RBI Licence No. : UBD KA 550 P

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್

SREE SUBRAMANYESWARA CO-OPERATIVE BANK LTD.

2025-2026

56ನೇ ವಾರ್ಷಿಕ ಮಹಾಸಭೆಯ ಆಹ್ವಾನ ಪತ್ರಿಕೆ

56th ANNUAL GENERAL BODY MEETING NOTICE

ಮಹಾಸಭೆ ದಿನಾಂಕ 12-09-2026ನೇ ಶನಿವಾರ

ಸದಸ್ಯರು ಬ್ಯಾಂಕಿನಲ್ಲಿ ಅರ್ಹ ಸದಸ್ಯರಾಗಿ ಮುಂದುವರೆಯಲು

- ಬ್ಯಾಂಕಿನ 5 ಮಹಾಸಭೆಗಳಲ್ಲಿನ 2 ಮಹಾಸಭೆಗಳಲ್ಲಿ ಭಾಗವಹಿಸಬೇಕಾಗಿರುವುದು ಕಡ್ಡಾಯವಾಗಿದೆ. ದಯವಿಟ್ಟು ತಪ್ಪದೆ ಮಹಾಸಭೆಯಲ್ಲಿ ಭಾಗವಹಿಸಲು ಮನವಿ.
- ಬ್ಯಾಂಕಿನಲ್ಲಿ ವ್ಯವಹರಿಸುವುದು, ಸೇವೆಗಳನ್ನು ಪಡೆಯುವುದು ಸಹ ಕಡ್ಡಾಯ. ದಯವಿಟ್ಟು ಬ್ಯಾಂಕಿನಲ್ಲಿ ವ್ಯವಹರಿಸಿ.

: ಗಮನಿಸಿ :

ಸದಸ್ಯರು ಬಳಸಿಕೊಳ್ಳಬೇಕಾದ ಕನಿಷ್ಟ ಬ್ಯಾಂಕಿಂಗ್ ವ್ಯವಹಾರಗಳ/ಸೇವೆಗಳ ವಿವರ, ಪುಟ ಸಂಖ್ಯೆ 19

'Rajatha Bhavana', No. 106, R.V. Road, V.V. Puram, Bengaluru-560 004
Email : sscbank@yahoo.com Website : www.subcobank.com

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್

ಬೆಂಗಳೂರು-560 004

ESTD : 1971

ಆಡಳಿತ ಮಂಡಲಿ

ಶ್ರೀ ಡಿ.ಆರ್. ವಿಜಯಸಾರಥಿ	ಡಾ।। ಕೆ.ಎಂ. ರಂಗಧಾಮ ಶೆಟ್ಟಿ
ಅಧ್ಯಕ್ಷರು	ಉಪಾಧ್ಯಕ್ಷರು

ನಿರ್ದೇಶಕರು

ಸಿಎ. ಬಿ.ಎಲ್. ವೆಂಕಟಾಚಲಪತಿ
ಶ್ರೀ ಪಿ. ರುದ್ರಮೂರ್ತಿ
ಶ್ರೀ ಎಸ್. ಸತ್ಯಮೂರ್ತಿ
ಶ್ರೀ ಎಂ.ಸಿ. ಫಾಲನೇತ್ರಪ್ಪ
ಶ್ರೀ ಲೋಹಿತ್ ಜಿ.
ಶ್ರೀ ನಂಜೇಗೌಡ

ಡಾ।। ರವೀಂದ್ರ ಪಿ.ಕೆ.
ಶ್ರೀಮತಿ ಮಹಾಲಕ್ಷ್ಮಿ ಎನ್.
ಶ್ರೀ ಮಾರುತಿ ಹೆಚ್.
ಶ್ರೀಮತಿ ಅನ್ನಪೂರ್ಣಮ್ಮ
ಶ್ರೀಮತಿ ಜಯಲಕ್ಷ್ಮಿ ಜಿ. ತೋಟಗೆರೆ

ವೃತ್ತಿಪರ ನಿರ್ದೇಶಕರು

ಶ್ರೀ ಎಸ್.ಎ. ನಾಗಭೂಷಣ್
ಶ್ರೀ ಯೋಗೇಶ್ ಎಸ್.ಎನ್.

ಪೂರ್ಣಾವಧಿ ಸಲಹೆಗಾರರು

ಶ್ರೀ ಬಿ.ಆರ್. ನಾಗರಾಜ
(Ex-GM) ಶ್ರೀ ಸುಬ್ರಮಣ್ಯೇಶ್ವರ
ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್

ಸಲಹೆಗಾರರು

ಶ್ರೀ ಪುರುಷೋತ್ತಮ್ ಲಾಲ್ ಚೌದರಿ
(Ex-DGM, RBI)

ಶ್ರೀ ಹರೀಶ್ ಬಿ.ಜೆ., ಪ್ರಧಾನ ವ್ಯವಸ್ಥಾಪಕರು (ಪ್ರಭಾರ)

ಸದಸ್ಯರಿಗೆ ನೀಡುವ ಕಲ್ಯಾಣ ಯೋಜನೆಯ ಸೌಲಭ್ಯಗಳು

1. **ವೈದ್ಯಕೀಯ ಸಹಾಯ ಧನ ಒಂದು ಸಲ ಮಾತ್ರ :** ರೂ.10,000/-ದ ವರೆಗೆ ಸಕ್ರಿಯ ಸದಸ್ಯರುಗಳಿಗೆ (ಹೃದಯ ಶಸ್ತ್ರ ಚಿಕಿತ್ಸೆ, ಕ್ಯಾನ್ಸರ್, ಕಿಡ್ನಿ ವೈಫಲ್ಯ)
2. **ವೈಯಕ್ತಿಕ ಅಪಘಾತ ವಿಮೆ ಸೌಲಭ್ಯ :** ವೈಯಕ್ತಿಕ ಸಾಲ ಪಡೆದ ಎಲ್ಲಾ ಸದಸ್ಯರಿಗೆ ವಿಮಾ ಮಿತಿ ರೂ.1,00,000/- (ಅಡಮಾನ ಸಾಲ ಮತ್ತು ಒತ್ತೆ ಇಡುವ ಹಾಗೂ ವರ್ಗಾಪತ್ರ, ಸಾಲ ಹೊರತುಪಡಿಸಿ).
3. **ಮರಣೋತ್ತರ ಸಹಾಯ ಧನ :** ರೂ.5,000/-ದ ವರೆಗೆ ದೈವಾಧೀನರಾದ ಸದಸ್ಯರ ಕುಟುಂಬದವರಿಗೆ
4. **ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆ:** (ಕರ್ನಾಟಕ ಸರ್ಕಾರದಿಂದ ಪ್ರಾಯೋಜಿತ)

   ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಮತ್ತು ಅವರ ಕುಟುಂಬದವರ ಅನುಕೂಲಕ್ಕಾಗಿ ಜಾರಿಗೊಂಡಿರುವ ಸರ್ಕಾರದ ಒಂದು ವಿಶೇಷ ಯೋಜನೆಯಾಗಿದ್ದು, ಇದರಲ್ಲಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಠ ಮಿತಿ ರೂ.5.00 ಲಕ್ಷಕ್ಕೆ ನಿಗಧಿಪಡಿಸಿದೆ. ಬ್ಯಾಂಕಿನ ಅರ್ಹ ಸದಸ್ಯರುಗಳು ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿರುತ್ತದೆ. ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳುವ ದಿನಾಂಕಕ್ಕೆ ಸದಸ್ಯತ್ವ ಪಡೆದು 1 ತಿಂಗಳಾಗಿರಬೇಕು. ಯಶಸ್ವಿನಿ ಯೋಜನೆಯಡಿ ನೋಂದಾಯಿತ ಸದಸ್ಯರು ಕಾರ್ಡ್‌ಗಳನ್ನು ಬಳಸಿ ನಗದು ರಹಿತವಾಗಿ ಯೋಜನೆಯಲ್ಲಿ ಗುರುತಿಸಿರುವ ಚಿಕಿತ್ಸೆಗಳನ್ನು ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಪಡೆಯಬಹುದಾಗಿದೆ.

   ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಅರ್ಹತೆ ಹೊಂದಿದ್ದು, ನೋಂದಣಿಯಾಗದ ಸದಸ್ಯರು ಈ ಸೌಲಭ್ಯವನ್ನು ಪಡೆಯಲು ಮುಂದಿನ ನವೀಕರಣದ ಸಮಯದಲ್ಲಿ ಅಂದರೆ ಜನವರಿ/ಫೆಬ್ರವರಿ 2027 ರಲ್ಲಿ ಬ್ಯಾಂಕನ್ನು ಸಂಪರ್ಕಿಸಬಹುದಾಗಿದೆ.

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್

SREE SUBRAMANYESWARA CO-OPERATIVE BANK LIMITED

ESTD : 1971

ಆಡಳಿತ ಕಛೇರಿ:

'ರಜತ ಭವನ' ನಂ. 106, ಆರ್.ವಿ. ರಸ್ತೆ, ವಿಶ್ವೇಶ್ವರಪುರಂ, ಬೆಂಗಳೂರು-560 004

56ನೇ ವಾರ್ಷಿಕ ಮಹಾಸಭೆಯ ಆಹ್ವಾನ ಪತ್ರಿಕೆ

ಬ್ಯಾಂಕಿನ 2025-2026ನೇ ಸಾಲಿನ 56ನೇ **ವಾರ್ಷಿಕ ಮಹಾಸಭೆ**ಯನ್ನು ಬ್ಯಾಂಕಿನ ಅಧ್ಯಕ್ಷರಾದ **ಶ್ರೀ ಡಿ.ಆರ್. ವಿಜಯಸಾರಥಿ**ಯವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಮಹಾಸಭೆಯನ್ನು ಈ ಕೆಳಗೆ ಸೂಚಿಸಿದ ಸ್ಥಳ, ದಿನಾಂಕ ಮತ್ತು ವೇಳೆಯಲ್ಲಿ ನಡೆಸಲು ನಿಶ್ಚಯಿಸಲಾಗಿರುತ್ತದೆ. ತಾವು ಈ ಮಹಾಸಭೆಗೆ ದಯಮಾಡಿ ಆಗಮಿಸಿ ಮಹಾಸಭೆಯಲ್ಲಿ ಮಂಡಿಸುವ ಎಲ್ಲಾ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಾಗಿ ಸವಿನಯ ಪ್ರಾರ್ಥನೆ.

ಸ್ಥಳ : **ಚಾಮರಾಜು ಕಲ್ಯಾಣ ಮಂದಿರ**
16ನೇ ಕ್ರಾಸ್, 3ನೇ ಬ್ಲಾಕ್, ಜಯನಗರ
(ಸೌತ್ ಎಂಡ್ ಸರ್ಕಲ್ ಹತ್ತಿರ), ಬೆಂಗಳೂರು-560 011

ದಿನಾಂಕ : 12-09-2026, ಶನಿವಾರ

ವೇಳೆ : ಬೆಳಿಗ್ಗೆ 10.00 ಘಂಟೆಗೆ

ಆಡಳಿತ ಮಂಡಲಿಯ ಅಪ್ಪಣೆ ಮೇರೆಗೆ

ಸ್ಥಳ : ಬೆಂಗಳೂರು — **ಹರೀಶ್ ಬಿ.ಜೆ.**

ದಿನಾಂಕ : 25.06.2026 — ಪ್ರಧಾನ ವ್ಯವಸ್ಥಾಪಕರು (ಪ್ರಭಾರ)

ಮಹಾಸಭೆಯಲ್ಲಿ ಸದಸ್ಯರ ಹಾಜರಾತಿ

ಬ್ಯಾಂಕಿನ 5 (ಐದು) ಮಹಾಸಭೆಗಳಲ್ಲಿನ 2 (ಎರಡು) ಮಹಾಸಭೆಗಳಲ್ಲಿ ಭಾಗವಹಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ, ದಯವಿಟ್ಟು ತಪ್ಪದೆ ಮಹಾಸಭೆಯಲ್ಲಿ ಭಾಗವಹಿಸಲು ಮನವಿ.

ಬ್ಯಾಂಕಿನ ಸನ್ಮಾನ್ಯ ಸದಸ್ಯರು ಮಹಾಸಭೆಗೆ ಸರಿಯಾದ ವೇಳೆಗೆ ಆಗಮಿಸಿ, ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಬೇಕಾಗಿ ವಿನಂತಿ.

- **ಸದಸ್ಯರಿಗೆ ಮಾತ್ರ ಲಘು ಉಪಹಾರ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆ ವರೆಗೆ ಮಾತ್ರ ವ್ಯವಸ್ಥೆ ಮಾಡಲಾಗಿದೆ.**
- **ವಾರ್ಷಿಕ ಮಹಾಸಭೆ ಮುಗಿದ ನಂತರ ಬರುವ ಸದಸ್ಯರ ಹಾಜರಾತಿಯನ್ನು ಪರಿಗಣಿಸಲಾಗುವುದಿಲ್ಲ.**

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್

SREE SUBRAMANYESWARA CO-OPERATIVE BANK LIMITED

ESTD : 1971

ಮಹಾಸಭೆಯ ಕಾರ್ಯಕಲಾಪಗಳು

1. ಪ್ರಾರ್ಥನೆ.
2. ಸ್ವಾಗತ ಭಾಷಣ.
3. ದೈವಾಧೀನರಾದ ಬ್ಯಾಂಕಿನ ಸದಸ್ಯರುಗಳಿಗೆ ಶ್ರದ್ಧಾಂಜಲಿ ಸೂಚಿಸುವುದು.
4. ಮಹಾಸಭೆಯ ಆಹ್ವಾನ ಪತ್ರಿಕೆಯಲ್ಲಿನ ಕಾರ್ಯಕಲಾಪಗಳ ಪಟ್ಟಿಯನ್ನು ಓದಿ ಅಂಗೀಕರಿಸುವುದು.
5. 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸುವುದು.
6. 2025-2026ನೇ ಸಾಲಿನ ಆಡಳಿತ ಮಂಡಲಿಯ ವಾರ್ಷಿಕ ವರದಿಯನ್ನು ಓದಿ ಅಂಗೀಕರಿಸುವುದು ಮತ್ತು ಮುಂದಿನ ವರ್ಷದ ಕಾರ್ಯಯೋಜನೆಗೆ ಅನುಮೋದನೆ ನೀಡುವುದು.
7. 2025-2026ನೇ ಸಾಲಿನ ಪರಿಶೋಧಿಸಲ್ಪಟ್ಟ ಲೆಕ್ಕ ಪತ್ರಗಳನ್ನು ಮತ್ತು ಲೆಕ್ಕ ಪರಿಶೋಧಕರ ವರದಿಯನ್ನು, ಆಡಳಿತ ಮಂಡಲಿಯ ಅನುಪಾಲನಾ ವರದಿಯೊಂದಿಗೆ ಪರಿಶೀಲಿಸಿ ಅಂಗೀಕರಿಸುವುದು.
8. 2026-2027ನೇ ಸಾಲಿಗೆ ಶಾಸನಬದ್ಧ ಲೆಕ್ಕ ಪರಿಶೋಧಕರನ್ನು ನೇಮಿಸಲು ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶನದಂತೆ ಪೂರ್ವಾನುಮತಿಗಾಗಿ ಭಾರತೀಯ ರಿಸರ್ವ್ ಬ್ಯಾಂಕಿಗೆ ಪ್ರಸ್ತಾವನೆ ಸಲ್ಲಿಸಿರುವುದು.
9. 2025-2026ನೇ ಸಾಲಿನ ವ್ಯಯದ ಪಟ್ಟಿಯನ್ನು ಪರಿಶೀಲಿಸುವುದು ಹಾಗೂ ವ್ಯಯದ ಪಟ್ಟಿಯಲ್ಲಿ ಮಂಜೂರಾತಿಗಿಂತ ಹೆಚ್ಚಿಗೆ ಖರ್ಚಾಗಿರುವ ಬಾಬ್ತುಗಳಿಗೆ ಅನುಮೋದನೆ ನೀಡುವುದು ಮತ್ತು 2026-2027ನೇ ಸಾಲಿಗೆ ಮುಂಗಡ ಪತ್ರ ಹಾಗೂ 2027-2028ನೇ ಸಾಲಿಗೆ ತಾತ್ಕಾಲಿಕ ಮುಂಗಡ ಪತ್ರವನ್ನು ಮಂಜೂರು ಮಾಡುವುದು.
10. 2025-2026ನೇ ಸಾಲಿನ ನಿವ್ವಳ ನಫೆ ವಿಲೇವಾರಿ ಮಾಡುವ ಬಗ್ಗೆ.
11. ಬ್ಯಾಂಕಿಗೆ ಸದಸ್ಯರನ್ನು ಸೇರಿಸಿಕೊಂಡ ಮತ್ತು ಸದಸ್ಯತ್ವದಿಂದ ಸಮಾಪನೆ ಮಾಡಿರುವ ಬಗ್ಗೆ ಪರಿಶೀಲಿಸುವುದು.
12. ಮಂಡಲಿ ಮತ್ತು ಪದಾಧಿಕಾರಿಗಳಿಗೆ 2025-2026ನೇ ಸಾಲಿನಲ್ಲಿ ನೀಡಿರುವ ಸಂಭಾವನೆ, ಪ್ರಯಾಣ ಹಾಗೂ ದಿನಭತ್ಯೆಯ ಮೇಲಿನ ವರದಿಯನ್ನು ಪರಿಶೀಲಿಸುವುದು.
13. ಬೈಲಾ ತಿದ್ದುಪಡಿಗಳನ್ನು ಪರಿಶೀಲಿಸಿ ಅಂಗೀಕರಿಸುವುದು.

14. ಮುನ್ಸೂಚನೆಯ ಮೇರೆಗೆ ಸಭಾಪತಿಯವರ ಅನುಮತಿ ಮೇರೆಗೆ ಚರ್ಚಿಸಬಹುದಾದ ವಿಷಯಗಳು.

15. ವಂದನಾರ್ಪಣೆ.

ಆಡಳಿತ ಮಂಡಲಿಯ ಅಪ್ಪಣೆ ಮೇರೆಗೆ
ಹರೀಶ್ ಬಿ.ಜೆ.
ಪ್ರಧಾನ ವ್ಯವಸ್ಥಾಪಕರು (ಪ್ರಭಾರ)

2025-2026ನೇ ಸಾಲಿನ ವಾರ್ಷಿಕ ವರದಿ ಪುಸ್ತಕ:

ಮಾನ್ಯ ಸದಸ್ಯರು ಮಹಾಸಭೆಗೆ ಒಂದು ವಾರದ ಮುಂಚೆ ಬ್ಯಾಂಕಿಗೆ ಭೇಟಿ ನೀಡಿ 2025-2026ನೇ ಸಾಲಿನ ವಾರ್ಷಿಕ ವರದಿಯನ್ನು ಪಡೆಯಲು ಕೋರಲಾಗಿದೆ.

ಸದಸ್ಯರ ಗುರುತಿನ ಚೀಟಿ

1. ಮಹಾಸಭೆಯಲ್ಲಿ ಪಾಲ್ಗೊಳ್ಳಲು ಈ ಆಹ್ವಾನ ಪತ್ರಿಕೆಯ ಜೊತೆಗೆ ಗುರುತಿನ ಚೀಟಿ ಕಡ್ಡಾಯ. ಗುರುತಿನ ಚೀಟಿ ಇಲ್ಲದೆ, ಮಹಾಸಭೆಗೆ ಪ್ರವೇಶವಿರುವುದಿಲ್ಲ.

★ ಮಾನ್ಯ ಸದಸ್ಯರು ಗುರುತಿನ ಚೀಟಿ ಪಡೆಯದೆ ಇದ್ದಲ್ಲಿ ಹಾಗೂ ಹಳೆಯ ಗುರುತಿನ ಚೀಟಿ ಹೊಂದಿದ್ದಲ್ಲಿ ಈ ಕೆಳಗಿನ ದಾಖಲಾತಿಗಳನ್ನು ಸದಸ್ಯರೇ ಖುದ್ದಾಗಿ ಬ್ಯಾಂಕಿನ ಕೇಂದ್ರ ಕಛೇರಿಯ ಷೇರು ವಿಭಾಗದಲ್ಲಿ ಸಲ್ಲಿಸಿ, ಹೊಸ ಗುರುತಿನ ಚೀಟಿಯನ್ನು ಪಡೆಯಲು ಕೋರಲಾಗಿದೆ.

1. ಇತ್ತೀಚಿನ ಎರಡು ಸ್ಟಾಂಪ್ ಅಳತೆಯ ಭಾವಚಿತ್ರಗಳು.
2. ತಮ್ಮ ವಿಳಾಸ ಬದಲಾವಣೆ ಇದ್ದಲ್ಲಿ, ಹೊಸ ವಿಳಾಸ ದೃಢೀಕರಣದ ಪತ್ರ ಹಾಗೂ ಆಧಾರ್ ಕಾರ್ಡಿನ ಪ್ರತಿ ಸಲ್ಲಿಸುವುದು. ಇದು ಕಡ್ಡಾಯವಾಗಿ ಪಾಲಿಸಬೇಕಾದ KYC ನಿಯಮವೂ ಸಹ ಆಗಿರುತ್ತದೆ.

★ ಗ್ರಾಹಕರು ಖಾತೆಯಲ್ಲಿ ವ್ಯವಹರಿಸಿದ ವಿವರವನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮೂಲಕ ನೀಡಲಾಗುವುದು. ಇದಕ್ಕಾಗಿ ತಮ್ಮ ಮೊಬೈಲ್ ಸಂಖ್ಯೆಯನ್ನು ತಪ್ಪದೆ ನೋಂದಾಯಿಸಿಕೊಳ್ಳುವುದು.

ಮಹಾಸಭೆಯಲ್ಲಿ ಚರ್ಚಿಸತಕ್ಕ ವಿಷಯಗಳು

ಮಹಾಸಭೆಯಲ್ಲಿ ಬ್ಯಾಂಕಿನ ಆಡಳಿತ ವಿಷಯದಲ್ಲಿ ಯಾವುದಾದರೂ ಚರ್ಚಿಸತಕ್ಕ ವಿಷಯವಿದ್ದರೆ ಮಹಾಸಭೆಯ ದಿನಾಂಕಕ್ಕೆ 5 ದಿನಗಳ ಮುಂಚಿತವಾಗಿ ಚರ್ಚೆಯ ವಿಷಯವನ್ನು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ (ಪ್ರಭಾರ)ರಿಗೆ ಲಿಖಿತ ಮೂಲಕ ತಲುಪಿಸತಕ್ಕದ್ದು.

ಸದಸ್ಯರುಗಳಲ್ಲಿ ವಿನಂತಿ

ಪ್ರತಿ ವರ್ಷ ಸದಸ್ಯರುಗಳಿಗೆ ಟಪಾಲಿನಲ್ಲಿ ಕಳುಹಿಸುತ್ತಿರುವ ಮಹಾಸಭೆಯ ಸಾವಿರಾರು ಆಹ್ವಾನ ಪತ್ರಿಕೆಗಳು ವಿಳಾಸ ಬದಲಾವಣೆಯ ಕಾರಣದಿಂದ ಬ್ಯಾಂಕಿಗೆ ಹಿಂತಿರುಗಿ ಬರುತ್ತಿರುತ್ತವೆ. ಇದರಿಂದ ಬ್ಯಾಂಕಿನ ಇತ್ತೀಚಿನ ವ್ಯವಹಾರಗಳನ್ನು ಸದಸ್ಯರು ತಿಳಿಯಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸನ್ಮಾನ್ಯ ಸದಸ್ಯರುಗಳು ತಮ್ಮ ವಿಳಾಸದಲ್ಲಿ ಬದಲಾವಣೆಯಾಗಿದ್ದರೆ, ತಕ್ಷಣ ಬದಲಾವಣೆಯಾದ ವಿಳಾಸವನ್ನು ಬ್ಯಾಂಕಿಗೆ ನೀಡುವುದು.

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು-560004

ಲಾಭ - ನಷ್ಟದ ತಃಖ್ತೆ 2025-2026ನೇ ಸಾಲಿಗೆ

ಕ್ರ. ಸಂ.	ಖರ್ಚು ವಿವರ	31.3.2026 ರೂ. ಪೈ.	ಕ್ರ. ಸಂ.	ಆದಾಯ ವಿವರ	31.3.2026 ರೂ. ಪೈ.
1.	ಠೇವಣಿಗಳ ಮೇಲೆ ಪಾವತಿಸಿದ ಬಡ್ಡಿ	29,07,92,058.29	1.	ಸಾಲ ಮತ್ತು ಹೂಡಿಕೆಗಳಿಂದ ಬಡ್ಡಿ / ಲಾಭಾಂಶ	42,69,26,709.32
2.	ಸಿಬ್ಬಂದಿ ಮತ್ತು ನಿರ್ವಹಣಾ ವೆಚ್ಚ	17,99,74,154.85	2.	ಇತರೆ ಆದಾಯಗಳು	3,76,86,529.36
3.	ಆದಾಯ ತೆರಿಗೆ ಮತ್ತು ಇತರೆ ಅವಕಾಶಗಳು	18,78,000.00	3.	ಹೆಚ್ಚುವರಿ ಅವಕಾಶ ಹಿಂತೆಗೆದದ್ದು	1,90,00,000.00
4.	ನಿವ್ವಳ ಲಾಭ	1,09,69,025.54			
	ಒಟ್ಟು	**48,36,13,238.68**		**ಒಟ್ಟು**	**48,36,13,238.68**

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು-560004

ದಿನಾಂಕ 31.3.2026 ರಲ್ಲಿದ್ದಂತೆ ಆಸ್ತಿ ಮತ್ತು ಜವಾಬ್ದಾರಿ ತಃಖ್ತೆ

ಕ್ರ. ಸಂ.	ಬಂಡವಾಳ ಮತ್ತು ಜವಾಬ್ದಾರಿಗಳು	31.3.2026 ರೂ. ಪೈ.	ಕ್ರ. ಸಂ.	ಆಸ್ತಿಗಳು ಮತ್ತು ಸ್ವತ್ತುಗಳು	31.3.2026 ರೂ. ಪೈ.
1.	ಷೇರು ಬಂಡವಾಳ	16,24,49,000.00	1.	ನಗದು ಶಿಲ್ಕು ಮತ್ತು ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಶಿಲ್ಕು	12,66,37,177.20
2.	ಆಪದ್ಧನ ಮತ್ತು ಇತರೆ ನಿಧಿಗಳು	75,88,40,921.42	2.	ಇತರೆ ಬ್ಯಾಂಕುಗಳಲ್ಲಿ ಶಿಲ್ಕು ಮತ್ತು ಕರೆ ಠೇವಣಿಗಳು	39,55,30,563.62
3.	ಠೇವಣಿ ಮತ್ತು ಇತರೆ ಖಾತೆಗಳು	453,26,10,246.05	3.	ಹೂಡಿಕೆಗಳು	193,86,28,680.00
4.	ಹೊರಗಿನಿಂದ ತಂದ ಸಾಲಗಳು	—	4.	ಸಾಲ ಮತ್ತು ಮುಂಗಡಗಳು	291,39,51,856.65
5.	ಇತರೇ ಜವಾಬ್ದಾರಿಗಳು ಮತ್ತು ಅವಕಾಶಗಳು	91,50,20,089.45	5.	ಸವಕಳಿಯ ನಂತರ ಸ್ಥಿರ ಮತ್ತು ಚರಾಸ್ತಿಗಳು	3,71,30,060.00
			6.	ಇತರೆ ಆಸ್ತಿಗಳು	95,70,41,919.45
	ಒಟ್ಟು	**636,89,20,256.92**		**ಒಟ್ಟು**	**636,89,20,256.92**
	ಆಕಸ್ಮಿಕ ಹೊಣೆಗಳು	**2,46,58,364.29**			

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್

ಆಡಳಿತ ಕಛೇರಿ : 'ರಜತ ಭವನ' ನಂ. 106, ಆರ್.ವಿ. ರಸ್ತೆ, ವಿಶ್ವೇಶ್ವರಪುರಂ, ಬೆಂಗಳೂರು-560 004

ESTD : 1971

ಬೈಲಾ ತಿದ್ದುಪಡಿಗಳು

ಸರ್ಕಾರವು 1959ರ ಕೆಸಿಎಸ್ ಕಾಯ್ದೆಯನ್ನು ಸೆಪ್ಟೆಂಬರ್ 12, 2025ರ ಗೆಜೆಟ್ ಅಧಿಸೂಚನೆಯ ಮೂಲಕ ತಿದ್ದುಪಡಿ ಮಾಡಲಾಗಿರುವುದನ್ನು ಹಾಗೂ ಸದರಿ ತಿದ್ದುಪಡಿಗಳನ್ನು ಅಧಿಸೂಚನೆಯ ದಿನಾಂಕದಿಂದ 90 ದಿನಗಳ ಒಳಗೆ ಉಪ ಕಾನೂನು / ಉಪ ವಿಧಿಗಳನ್ನು (Bye-laws) ತಿದ್ದುಪಡಿ ಮಾಡಬೇಕೆಂಬುದನ್ನು ಉಲ್ಲೇಖಿಸುವ ಮೂಲಕ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ., ತನ್ನ ಪತ್ರ ಸಂಖ್ಯೆ KSCUBF/106/2026-27 ದಿನಾಂಕ 01.06.2026 ರಲ್ಲಿ ಸೂಚಿಸಿರುವ ಮೇರೆಗೆ, ಬ್ಯಾಂಕಿನ ಬೈಲಾದಲ್ಲಿಯೂ ಸಹ ಅವಶ್ಯಕ ತಿದ್ದುಪಡಿಗಳನ್ನು ಮಾಡಿಕೊಳ್ಳಬೇಕಾಗಿದೆಯೆಂದು ತಿಳಿಸಿ, ಕೆಳಕಂಡ ಬೈಲಾ ತಿದ್ದುಪಡಿಗಳನ್ನು ತಯಾರಿಸಿ ಮಹಾಸಭೆಯ ಒಪ್ಪಿಗೆಗಾಗಿ ಮಂಡಿಸಲಾಗಿರುತ್ತದೆ.

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
4(30)	**4 (30) "ಡೇಲಿಗೇಟ್"** ಎಂದರೆ, ಇತರ ಸಹಕಾರ ಸಂಘಗಳಲ್ಲಿ ಬ್ಯಾಂಕನ್ನು ಪ್ರತಿನಿಧಿಸುವ ಬ್ಯಾಂಕಿನ ಒಬ್ಬ ನಿರ್ದೇಶಕ / ಹಿರಿಯ ಅಧಿಕಾರಿ.	**4 (30) "ಡೇಲಿಗೇಟ್"** ಎಂದರೆ, ಮಹಾಸಭೆಯಲ್ಲಿ ಭಾಗವಹಿಸುವ ಮತ್ತು ಮತಚಲಾಯಿಸುವ ಅಧಿಕಾರದೊಂದಿಗೆ ಇತರ ಸಹಕಾರ ಸಂಘಗಳಲ್ಲಿ ಆ ಸಹಕಾರ ಸಂಘವನ್ನು ಪ್ರತಿನಿಧಿಸಲು ಮತ್ತು ಆತ ಪ್ರತಿನಿಧಿ ಎಂದು ಯಾವುದಕ್ಕೆ ನೇಮಕ ವಾಗಿರುವನೋ ಆ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಅನುಮೋದಿಸಲು ಅಥವಾ ಬೆಂಬಲಿಸಲು ಮಂಡಳಿಯಿಂದ ನೇಮಕವಾದ ಸಹಕಾರ ಸಂಘದ **'ಸದಸ್ಯ'.**	**4 (30) "ಡೇಲಿಗೇಟ್"** ಎಂದರೆ, ಮಹಾಸಭೆಯಲ್ಲಿ ಭಾಗವಹಿಸುವ ಮತ್ತು ಮತಚಲಾಯಿಸುವ ಅಧಿಕಾರದೊಂದಿಗೆ ಇತರ ಸಹಕಾರ ಸಂಘಗಳಲ್ಲಿ ಆ ಸಹಕಾರ ಸಂಘವನ್ನು ಪ್ರತಿನಿಧಿಸಲು ಮತ್ತು ಆತ ಪ್ರತಿನಿಧಿ ಎಂದು ಯಾವುದಕ್ಕೆ ನೇಮಕ ವಾಗಿರುವನೋ ಆ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಅನುಮೋದಿಸಲು ಅಥವಾ ಬೆಂಬಲಿಸಲು ಮಂಡಳಿಯಿಂದ ನೇಮಕವಾದ ಸಹಕಾರ ಸಂಘದ **'ಸದಸ್ಯ'.**	ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳು, 1959 ಕ್ಕೆ, 1960 ಕ್ಕೆ ಸರ್ಕಾರದ ಅಧಿಸೂಚನೆ ದಿನಾಂಕ 12.09.2025 ರಲ್ಲಿ ತಂದ 2026 ರ ಬೈಲಾ ತಿದ್ದುಪಡಿಗಳು.
20	**ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳು ಅಥವಾ ಸೌಲಭ್ಯಗಳು:**	**ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳು ಅಥವಾ ಸೌಲಭ್ಯಗಳು:**	**ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳು ಅಥವಾ ಸೌಲಭ್ಯಗಳು:**	
(1)	1. ಬ್ಯಾಂಕು ಒದಗಿಸುವಂತೆ ಪ್ರತಿ ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳ ಅಥವಾ ಸೌಲಭ್ಯಗಳ ಪ್ರಮಾಣವು ಕೆಳಗಿನಂತಿರತಕ್ಕದ್ದು-	1. ಬ್ಯಾಂಕು ಒದಗಿಸುವಂತೆ ಪ್ರತಿ ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳ ಅಥವಾ ಸೌಲಭ್ಯಗಳ ಪ್ರಮಾಣವು ಕೆಳಗಿನಂತಿರತಕ್ಕದ್ದು-	1. ಬ್ಯಾಂಕು ಒದಗಿಸುವಂತೆ ಪ್ರತಿ ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳ ಅಥವಾ ಸೌಲಭ್ಯಗಳ ಪ್ರಮಾಣವು ಕೆಳಗಿನಂತಿರತಕ್ಕದ್ದು-	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
(i)	(i) ವರ್ಷದ ಅವಧಿಯಲ್ಲಿ ಕನಿಷ್ಠ ರೂ. 2500/- ಗಳನ್ನು ಕನಿಷ್ಠ ಮೂರು ತಿಂಗಳು ಬ್ಯಾಂಕಿನ ಯಾವುದಾದರೂ ಠೇವಣಿ ಯೋಜನೆಯಲ್ಲಿ ತೊಡಗಿಸಿರಬೇಕು ಇಲ್ಲವೇ ಮಾಸಿಕ ಕನಿಷ್ಠ ರೂ. 100/- ಗಳ ರಿಕರಿಂಗ್ ಠೇವಣಿಯನ್ನು ಹೊಂದಿದ್ದು, ಸುಸ್ತಿ ಇಲ್ಲದಂತೆ ನಿಗಧಿತ ಕಂತುಗಳನ್ನು ಪಾವತಿಸುತ್ತಿರಬೇಕು. ಅಥವಾ (ii) ಹಿಂದಿನ ಒಂದು ವರ್ಷದ ಅವಧಿಯಲ್ಲಿ ಸಾಲವನ್ನು ಪಡೆಯಲು ಅರ್ಹತೆ ಹೊಂದಿದ್ದು, ಸಾಲವನ್ನು ಪಡೆಯಲು ನಿಗಧಿಪಡಿಸಿರುವ ನಿಯಮ, ನಿಬಂಧನೆಗಳಿಗೆ ಒಳಪಟ್ಟು ಕನಿಷ್ಠ ರೂ. 25,000/- ಸಾಲವನ್ನು ಪಡೆದು, ಸುಸ್ತಿ ಇಲ್ಲದೆ ಕಂತುಗಳನ್ನು ಪಾವತಿಸಿರಬೇಕು. ಅಥವಾ (iii) ಬ್ಯಾಂಕಿನಲ್ಲಿ ಉಳಿತಾಯ ಖಾತೆ, ಚಾಲ್ತಿ ಖಾತೆಯನ್ನು ಹೊಂದಿದ್ದು, ಹಿಂದಿನ ಒಂದು ವರ್ಷದ ಅವಧಿಯಲ್ಲಿ ಕನಿಷ್ಠ 10 ವ್ಯವಹಾರವನ್ನಾದರೂ ನಡೆಸಿರಬೇಕು.	(i) ಸದಸ್ಯನು ಹೊಂದಿರತಕ್ಕ ಕನಿಷ್ಠ ಷೇರು ಬಂಡವಾಳವು ಒಂದು ಸಾವಿರ ರೂಪಾಯಿಗಳು, ಮತ್ತು (ii) ಸದಸ್ಯನು ಹೊಂದಿರತಕ್ಕ ಕನಿಷ್ಠ ಠೇವಣಿಯು ಎರಡು ಸಾವಿರದ ಐದು ನೂರು ರೂಪಾಯಿಗಳು; ಅಥವಾ ಸದಸ್ಯನು ಸಾಲ ಪಡೆಯಲು ಅಗತ್ಯವಿದ್ದಲ್ಲಿ, ಬ್ಯಾಂಕು ನಿರ್ಧರಿಸಿದ ಮಿತಿಗೆ ಒಳಪಟ್ಟು ಸದಸ್ಯನ ಕೋರಿಕೆಯ ಮೊತ್ತ ಅಥವಾ (iii) ಸದಸ್ಯನು ಕನಿಷ್ಠ ಠೇವಣಿಯೊಂದಿಗೆ ಸಕ್ರಿಯ ಚಾಲ್ತಿ ಖಾತೆ ಅಥವಾ ಉಳಿತಾಯ ಖಾತೆ ಹೊಂದಿರತಕ್ಕದ್ದು.	(i) ಸದಸ್ಯನು ಹೊಂದಿರತಕ್ಕ ಕನಿಷ್ಠ ಷೇರು ಬಂಡವಾಳವು ಒಂದು ಸಾವಿರ ರೂಪಾಯಿಗಳು, ಮತ್ತು (ii) ಸದಸ್ಯನು ಹೊಂದಿರತಕ್ಕ ಕನಿಷ್ಠ ಠೇವಣಿಯು ಎರಡು ಸಾವಿರದ ಐದು ನೂರು ರೂಪಾಯಿಗಳು; ಅಥವಾ ಸದಸ್ಯನು ಸಾಲ ಪಡೆಯಲು ಅಗತ್ಯವಿದ್ದಲ್ಲಿ, ಬ್ಯಾಂಕು ನಿರ್ಧರಿಸಿದ ಮಿತಿಗೆ ಒಳಪಟ್ಟು ಸದಸ್ಯನ ಕೋರಿಕೆಯ ಮೊತ್ತ ಅಥವಾ (iii) ಸದಸ್ಯನು ಕನಿಷ್ಠ ಠೇವಣಿಯೊಂದಿಗೆ ಸಕ್ರಿಯ ಚಾಲ್ತಿ ಖಾತೆ ಅಥವಾ ಉಳಿತಾಯ ಖಾತೆ ಹೊಂದಿರತಕ್ಕದ್ದು.	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
(2)	ಮೇಲೆ ತಿಳಿಸಿದ ಠೇವಣಿಯು ಸದಸ್ಯನು ವರ್ಷವಿಡೀ ಬ್ಯಾಂಕಿನಲ್ಲಿ ತೊಡಗಿಸಿದ ಎಲ್ಲಾ ತರಹದ ಠೇವಣಿ (ತಗಾದೆ ಮತ್ತು ಅವಧಿ) ಗಳನ್ನು ಒಳಗೊಂಡ ಒಟ್ಟು ಮೊತ್ತ ಆಗಿರತಕ್ಕದ್ದು.	(2) ಮೇಲೆ ತಿಳಿಸಿದ ಠೇವಣಿಯು ಸದಸ್ಯನು ವರ್ಷವಿಡೀ ಬ್ಯಾಂಕಿನಲ್ಲಿ ತೊಡಗಿಸಿದ ಎಲ್ಲಾ ತರಹದ ಠೇವಣಿ (ತಗಾದೆ ಮತ್ತು ಅವಧಿ) ಗಳನ್ನು ಒಳಗೊಂಡ ಒಟ್ಟು ಮೊತ್ತ ಆಗಿರತಕ್ಕದ್ದು.	(2) ಮೇಲೆ ತಿಳಿಸಿದ ಠೇವಣಿಯು ಸದಸ್ಯನು ವರ್ಷವಿಡೀ ಬ್ಯಾಂಕಿನಲ್ಲಿ ತೊಡಗಿಸಿದ ಎಲ್ಲಾ ತರಹದ ಠೇವಣಿ (ತಗಾದೆ ಮತ್ತು ಅವಧಿ) ಗಳನ್ನು ಒಳಗೊಂಡ ಒಟ್ಟು ಮೊತ್ತ ಆಗಿರತಕ್ಕದ್ದು.	
(3)	(3) ರಿಸರ್ವ್ ಬ್ಯಾಂಕು ನೀಡಿರುವ 'ನಿಮ್ಮ ಗ್ರಾಹಕನನ್ನು ತಿಳಿಯಿರಿ (ಕೆ.ವೈ.ಸಿ.)' ನಿರ್ದೇಶನವನ್ನು ಬ್ಯಾಂಕಿನ ಪ್ರತಿ ಸದಸ್ಯನಿಗೆ ಅನ್ವಯಿಸತಕ್ಕದ್ದು.	(3) ರಿಸರ್ವ್ ಬ್ಯಾಂಕು ನೀಡಿರುವ 'ನಿಮ್ಮ ಗ್ರಾಹಕನನ್ನು ತಿಳಿಯಿರಿ (ಕೆ.ವೈ.ಸಿ.)' ನಿರ್ದೇಶನವನ್ನು ಬ್ಯಾಂಕಿನ ಪ್ರತಿ ಸದಸ್ಯನಿಗೆ ಅನ್ವಯಿಸತಕ್ಕದ್ದು.	(3) ರಿಸರ್ವ್ ಬ್ಯಾಂಕು ನೀಡಿರುವ 'ನಿಮ್ಮ ಗ್ರಾಹಕನನ್ನು ತಿಳಿಯಿರಿ (ಕೆ.ವೈ.ಸಿ.)' ನಿರ್ದೇಶನವನ್ನು ಬ್ಯಾಂಕಿನ ಪ್ರತಿ ಸದಸ್ಯನಿಗೆ ಅನ್ವಯಿಸತಕ್ಕದ್ದು.	
(4)	(4) ಸಾಲದ ಮೊತ್ತವು ಬ್ಯಾಂಕು ಮಂಜೂರು ಮಾಡಿ ಸದಸ್ಯನು ಉಪಯೋಗಿಸಿಕೊಂಡ ಸಾಲದ ಮಿತಿಯಾಗಿರತಕ್ಕದ್ದು. ಇದು ಇಡೀ ಸಾಲದ ಅವಧಿಗೆ ಅನ್ವಯವಾಗತಕ್ಕದ್ದು.	(4) ಸಾಲದ ಮೊತ್ತವು ಬ್ಯಾಂಕು ಮಂಜೂರು ಮಾಡಿ ಸದಸ್ಯನು ಉಪಯೋಗಿಸಿಕೊಂಡ ಸಾಲದ ಮಿತಿಯಾಗಿರತಕ್ಕದ್ದು. ಇದು ಇಡೀ ಸಾಲದ ಅವಧಿಗೆ ಅನ್ವಯವಾಗತಕ್ಕದ್ದು.	(4) ಸಾಲದ ಮೊತ್ತವು ಬ್ಯಾಂಕು ಮಂಜೂರು ಮಾಡಿ ಸದಸ್ಯನು ಉಪಯೋಗಿಸಿಕೊಂಡ ಸಾಲದ ಮಿತಿಯಾಗಿರತಕ್ಕದ್ದು. ಇದು ಇಡೀ ಸಾಲದ ಅವಧಿಗೆ ಅನ್ವಯವಾಗತಕ್ಕದ್ದು.	
44. (3)	**44. ಮತ ನೀಡಿಕೆ:** (3) ಯಾವುದೇ ಸುಸ್ತಿದಾರ ಸದಸ್ಯನಿಗೆ ಮತ ನೀಡುವ ಹಕ್ಕು ಇರತಕ್ಕದ್ದಲ್ಲ. ಸಾಮಾನ್ಯ ಸಭೆಯ/ಚುನಾವಣೆಯ ದಿನಾಂಕದಿಂದ ಕನಿಷ್ಠ 50 ದಿನಗಳ ಮುಂಚೆ ಬ್ಯಾಂಕಿಗೆ ಬರಬೇಕಿರುವ ಯಾವುದೇ ತರಹದ ಸುಸ್ತಿ ಬಾಕಿಯನ್ನು / ಇನ್ನಾವುದೇ ಬಾಕಿಯನ್ನು ತೀರುವಳಿ ಮಾಡಲು ನೋಟೀಸನ್ನು ಕೊಟ್ಟು ಅಂತಹ ಸದಸ್ಯನು ಸಭಾ / ಚುನಾವಣಾ	**44. ಮತ ನೀಡಿಕೆ:** (3) ಯಾವುದೇ ಸುಸ್ತಿದಾರ ಸದಸ್ಯನಿಗೆ ಮತ ನೀಡುವ ಹಕ್ಕು ಇರತಕ್ಕದ್ದಲ್ಲ. ಸಾಮಾನ್ಯ ಸಭೆಯ/ಚುನಾವಣೆಯ ದಿನಾಂಕದಿಂದ ಕನಿಷ್ಠ 30 ದಿನಗಳ ಮುಂಚೆ ಬ್ಯಾಂಕಿಗೆ ಬರಬೇಕಿರುವ ಯಾವುದೇ ತರಹದ ಸುಸ್ತಿ ಬಾಕಿಯನ್ನು / ಇನ್ನಾವುದೇ ಬಾಕಿಯನ್ನು ತೀರುವಳಿ ಮಾಡಲು ನೋಟೀಸನ್ನು ಕೊಟ್ಟು ಅಂತಹ ಸದಸ್ಯನು ಸಭಾ / ಚುನಾವಣಾ	**44. ಮತ ನೀಡಿಕೆ:** (3) ಯಾವುದೇ ಸುಸ್ತಿದಾರ ಸದಸ್ಯನಿಗೆ ಮತ ನೀಡುವ ಹಕ್ಕು ಇರತಕ್ಕದ್ದಲ್ಲ. ಸಾಮಾನ್ಯ ಸಭೆಯ/ಚುನಾವಣೆಯ ದಿನಾಂಕದಿಂದ ಕನಿಷ್ಠ 30 ದಿನಗಳ ಮುಂಚೆ ಬ್ಯಾಂಕಿಗೆ ಬರಬೇಕಿರುವ ಯಾವುದೇ ತರಹದ ಸುಸ್ತಿ ಬಾಕಿಯನ್ನು / ಇನ್ನಾವುದೇ ಬಾಕಿಯನ್ನು ತೀರುವಳಿ ಮಾಡಲು ನೋಟೀಸನ್ನು ಕೊಟ್ಟು ಅಂತಹ ಸದಸ್ಯನು ಸಭಾ / ಚುನಾವಣಾ	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
	ದಿನಾಂಕದಿಂದ ಕನಿಷ್ಠ 30 ದಿನಗಳಿಗೆ ಮುಂಚಿತವಾಗಿ ಅಂತಹ ಬಾಕಿಯನ್ನು ಪಾವತಿ ಮಾಡಲು ತಪ್ಪಿದಲ್ಲಿ, ಅಂತಹ ಬಾಕಿದಾರನು ಸುಸ್ತಿದಾರನೆಂದು ಪರಿಗಣಿಸತಕ್ಕದ್ದು ಮತ್ತು ಅವನಿಗೆ ಓಟು ಮಾಡುವ ಹಕ್ಕು ಇರುವುದಿಲ್ಲ.	ದಿನಾಂಕದಿಂದ ಕನಿಷ್ಠ 20 ದಿನಗಳಿಗೆ ಮುಂಚಿತವಾಗಿ ಅಂತಹ ಬಾಕಿಯನ್ನು ಪಾವತಿ ಮಾಡಲು ತಪ್ಪಿದಲ್ಲಿ, ಅಂತಹ ಬಾಕಿದಾರನು ಸುಸ್ತಿದಾರನೆಂದು ಪರಿಗಣಿಸತಕ್ಕದ್ದು ಮತ್ತು ಅವನಿಗೆ ಓಟು ಮಾಡುವ ಹಕ್ಕು ಇರುವುದಿಲ್ಲ.	ದಿನಾಂಕದಿಂದ ಕನಿಷ್ಠ 20 ದಿನಗಳಿಗೆ ಮುಂಚಿತವಾಗಿ ಅಂತಹ ಬಾಕಿಯನ್ನು ಪಾವತಿ ಮಾಡಲು ತಪ್ಪಿದಲ್ಲಿ, ಅಂತಹ ಬಾಕಿದಾರನು ಸುಸ್ತಿದಾರನೆಂದು ಪರಿಗಣಿಸತಕ್ಕದ್ದು ಮತ್ತು ಅವನಿಗೆ ಓಟು ಮಾಡುವ ಹಕ್ಕು ಇರುವುದಿಲ್ಲ.	
48. (2)	**48. ಮಂಡಲಿಯ ನಿರ್ದೇಶಕರ ಚುನಾವಣೆ:** (2) ಬ್ಯಾಂಕಿನ ಮಂಡಲಿಯು- (ಬಿ) ಮರಣ, ರಾಜೀನಾಮೆ, ಅನರ್ಹತೆ ಇತ್ಯಾದಿ ಯಾವುದೇ ಕಾರಣದಿಂದ ಪ್ರತಿನಿಧಿಯ ಅಥವಾ ನಿರ್ದೇಶಕನ ಪದದಲ್ಲಿ ಅಥವಾ ಪದಾಧಿಕಾರಿಗಳ ಪದದಲ್ಲಿ ಆಕಸ್ಮಿಕ ಖಾಲಿ ಸ್ಥಾನ ಉಂಟಾದಲ್ಲಿ, ಆ ಬಗ್ಗೆ ಕೂಡಲೇ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು. (6) ಬ್ಯಾಂಕಿನ ಯಾರೇ ಪ್ರತಿನಿಧಿಯ ಅಥವಾ ನಿರ್ದೇಶಕನ ಪದದಲ್ಲಿ ಯಾವುದೇ ಆಕಸ್ಮಿಕ ಖಾಲಿ ಸ್ಥಾನ ಉಂಟಾಗಿರುವ ಬಗ್ಗೆ ಅದಕ್ಕೆ ತಿಳುವಳಿಕೆ ಕೊಟ್ಟ ದಿನಾಂಕದಿಂದ ಅರವತ್ತು ದಿನಗಳೊಳಗಾಗಿ ಅಂತಹ ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಚುನಾವಣೆಯನ್ನು ನಡೆಸುವಂತೆ ಆಡಳಿತ ಮಂಡಲಿಯು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು.	**48. ಮಂಡಲಿಯ ನಿರ್ದೇಶಕರ ಚುನಾವಣೆ:** (2) ಬ್ಯಾಂಕಿನ ಮಂಡಲಿಯು- (ಬಿ) ಅಳಿಸಲಾಗಿದೆ. (6) ಅಳಿಸಲಾಗಿದೆ.	**48. ಮಂಡಲಿಯ ನಿರ್ದೇಶಕರ ಚುನಾವಣೆ:** (2) ಬ್ಯಾಂಕಿನ ಮಂಡಲಿಯು- (ಬಿ) ಅಳಿಸಲಾಗಿದೆ. (6) ಅಳಿಸಲಾಗಿದೆ.	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
49. (2)	49. **ಪದಾಧಿಕಾರಿಗಳ ಚುನಾವಣೆ:** (2) ಸಾಮಾನ್ಯ ಚುನಾವಣೆಯ ತರುವಾಯ, ಮಂಡಲಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಅಧ್ಯಕ್ಷನ ಪದಕ್ಕೆ, ಉಪಾಧ್ಯಕ್ಷನ ಪದಕ್ಕೆ ಮತ್ತು ಇತರ ಯಾವುದೇ ಪದಾಧಿಕಾರಿಯ ಪದಕ್ಕೆ, ಇದ್ದಲ್ಲಿ, ಚುನಾವಣೆಗಳನ್ನು ನಡೆಸುವಂತೆ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಕನು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು.	49. **ಪದಾಧಿಕಾರಿಗಳ ಚುನಾವಣೆ:** (2) ಮುಖ್ಯ ಕಾರ್ಯನಿರ್ವಾಹಕನು ಸಾಮಾನ್ಯ ಚುನಾವಣೆಯ ತರುವಾಯ, ಮಂಡಲಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಅಧ್ಯಕ್ಷನ ಪದಕ್ಕೆ, ಉಪಾಧ್ಯಕ್ಷನ ಪದಕ್ಕೆ ಮತ್ತು ಇತರ ಯಾವುದೇ ಪದಾಧಿಕಾರಿಯ ಪದಕ್ಕೆ ಚುನಾವಣೆಗಾಗಿ ಮಂಡಲಿಯ ಸಭೆಯನ್ನು ಕರೆಯತಕ್ಕದ್ದು. ಅಧ್ಯಕ್ಷ, ಉಪಾಧ್ಯಕ್ಷನ ಚುನಾವಣೆಗಾಗಿ ಅಭ್ಯರ್ಥಿಯಾಗಿರದ ಸದಸ್ಯರಲ್ಲಿ ಒಬ್ಬರನ್ನು ಅಂಥ ಸಭೆಯ ಅಧ್ಯಕ್ಷತೆ ವಹಿಸುವುದಕ್ಕೆ ಆಯ್ಕೆ ಮಾಡತಕ್ಕದ್ದು.	49. **ಪದಾಧಿಕಾರಿಗಳ ಚುನಾವಣೆ:** (2) ಮುಖ್ಯ ಕಾರ್ಯನಿರ್ವಾಹಕನು ಸಾಮಾನ್ಯ ಚುನಾವಣೆಯ ತರುವಾಯ, ಮಂಡಲಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಅಧ್ಯಕ್ಷನ ಪದಕ್ಕೆ, ಉಪಾಧ್ಯಕ್ಷನ ಪದಕ್ಕೆ ಮತ್ತು ಇತರ ಯಾವುದೇ ಪದಾಧಿಕಾರಿಯ ಪದಕ್ಕೆ ಚುನಾವಣೆಗಾಗಿ ಮಂಡಲಿಯ ಸಭೆಯನ್ನು ಕರೆಯತಕ್ಕದ್ದು. ಅಧ್ಯಕ್ಷ, ಉಪಾಧ್ಯಕ್ಷನ ಚುನಾವಣೆಗಾಗಿ ಅಭ್ಯರ್ಥಿಯಾಗಿರದ ಸದಸ್ಯರಲ್ಲಿ ಒಬ್ಬರನ್ನು ಅಂಥ ಸಭೆಯ ಅಧ್ಯಕ್ಷತೆ ವಹಿಸುವುದಕ್ಕೆ ಆಯ್ಕೆ ಮಾಡತಕ್ಕದ್ದು.	
(3)	(3) **ಅವಿಶ್ವಾಸ ನಿರ್ಣಯ:** ಬ್ಯಾಂಕಿನ ಆಡಳಿತ ಮಂಡಲಿ ಪದಾಧಿಕಾರಿಗಳೊಬ್ಬರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು, ಸದರಿ ಪದಾಧಿಕಾರಿ ಅಧಿಕಾರ ಸ್ವೀಕರಿಸಿ ಎರಡು ವರ್ಷಗಳಾಗಿರಬೇಕು. (i) ಬ್ಯಾಂಕಿನ ಆಡಳಿತ ಮಂಡಳಿಯ ಚುನಾಯಿತ ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರು ವಿನಂತಿ ಮಾಡದ ಹೊರತು ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು ಬರುವುದಿಲ್ಲ.	(3) **ಅವಿಶ್ವಾಸ ನಿರ್ಣಯ:** ಬ್ಯಾಂಕಿನ ಆಡಳಿತ ಮಂಡಲಿ ಪದಾಧಿಕಾರಿಗಳೊಬ್ಬರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು, ಸದರಿ ಪದಾಧಿಕಾರಿ ಅಧಿಕಾರ ಸ್ವೀಕರಿಸಿ ಎರಡು ವರ್ಷಗಳಾಗಿರಬೇಕು. (i) ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರು ವಿನಂತಿ ಮಾಡದ ಹೊರತು ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು ಬರುವುದಿಲ್ಲ. ಬ್ಯಾಂಕಿನ ವೃತ್ತಿಪರ ನಿರ್ದೇಶಕ ಅವಿಶ್ವಾಸ ನಿರ್ಣಯದ ಮತದಾನದ ಹಕ್ಕನ್ನು ಹೊಂದಿರತಕ್ಕದ್ದಲ್ಲ.	(3) **ಅವಿಶ್ವಾಸ ನಿರ್ಣಯ:** ಬ್ಯಾಂಕಿನ ಆಡಳಿತ ಮಂಡಲಿ ಪದಾಧಿಕಾರಿಗಳೊಬ್ಬರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು, ಸದರಿ ಪದಾಧಿಕಾರಿ ಅಧಿಕಾರ ಸ್ವೀಕರಿಸಿ ಎರಡು ವರ್ಷಗಳಾಗಿರಬೇಕು. (i) ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರು ವಿನಂತಿ ಮಾಡದ ಹೊರತು ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು ಬರುವುದಿಲ್ಲ. ಬ್ಯಾಂಕಿನ ವೃತ್ತಿಪರ ನಿರ್ದೇಶಕ ಅವಿಶ್ವಾಸ ನಿರ್ಣಯದ ಮತದಾನದ ಹಕ್ಕನ್ನು ಹೊಂದಿರತಕ್ಕದ್ದಲ್ಲ.	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
(5)	(5) ಬ್ಯಾಂಕಿನ ಯಾರೇ ಪದಾಧಿಕಾರಿಯ ಪದದಲ್ಲಿ ಯಾವುದೇ ಆಕಸ್ಮಿಕ ಖಾಲಿ ಸ್ಥಾನ ಉಂಟಾಗಿರುವ ಬಗ್ಗೆ ಅದಕ್ಕೆ ತಿಳಿವಳಿಕೆ ಕೊಟ್ಟ ದಿನಾಂಕದಿಂದ ಅರವತ್ತು ದಿನಗಳೊಳಗಾಗಿ, ಅಂಥ ಆಕಸ್ಮಿಕ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಚುನಾವಣೆಯನ್ನು ನಡೆಸುವಂತೆ ಬ್ಯಾಂಕಿನ ಮಂಡಲಿಯು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು.	(5) ಅಳಿಸಲಾಗಿದೆ.	(5) ಅಳಿಸಲಾಗಿದೆ.	
51.	**51. ನಿರ್ದೇಶಕನಾಗಿ ಚುನಾಯಿತನಾಗಲು ಅಥವಾ ನೇಮಕವಾಗಲು ಅಥವಾ ಮುಂದುವರೆಯಲು ಅನರ್ಹತೆ:** ಬ್ಯಾಂಕಿನ ಯಾವುದೇ ಸದಸ್ಯನು ನಿರ್ದೇಶಕನಾಗಿ ಚುನಾಯಿತನಾಗಲು ಅಥವಾ ನೇಮಕವಾಗಲು ಅಥವಾ ಮುಂದುವರೆಯಲು	**51. ನಿರ್ದೇಶಕನಾಗಿ ಚುನಾಯಿತನಾಗಲು ಅಥವಾ ನೇಮಕವಾಗಲು ಅಥವಾ ಮುಂದುವರೆಯಲು ಅನರ್ಹತೆ:** ಬ್ಯಾಂಕಿನ ಯಾವುದೇ ಸದಸ್ಯನು ನಿರ್ದೇಶಕನಾಗಿ ಚುನಾಯಿತನಾಗಲು ಅಥವಾ ನೇಮಕವಾಗಲು ಅಥವಾ ಮುಂದುವರೆಯಲು	**51. ನಿರ್ದೇಶಕನಾಗಿ ಚುನಾಯಿತನಾಗಲು ಅಥವಾ ನೇಮಕವಾಗಲು ಅಥವಾ ಮುಂದುವರೆಯಲು ಅನರ್ಹತೆ:** ಬ್ಯಾಂಕಿನ ಯಾವುದೇ ಸದಸ್ಯನು ನಿರ್ದೇಶಕನಾಗಿ ಚುನಾಯಿತನಾಗಲು ಅಥವಾ ನೇಮಕವಾಗಲು ಅಥವಾ ಮುಂದುವರೆಯಲು	
(14)	(14) ಕಾಯ್ದೆಯಡಿ, ನಿಯಮಗಳಡಿ ಮತ್ತು ಉಪವಿಧಿಗಳಡಿ ಬೇರೆ ಯಾವುದೇ ಅನರ್ಹತೆಗೆ ಗುರಿಯಾಗಿದ್ದರೆ - - ಅನರ್ಹನಾಗತಕ್ಕದ್ದು.	(14) ಪ್ರತಿ ಚುನಾಯಿತ ನಿರ್ದೇಶಕನು ನಿಯಮಿಸಬಹುದಾದಂತೆ ತನ್ನ ಪದಾವಧಿಯ ಪ್ರತಿ ಆರ್ಥಿಕ ವರ್ಷದಲ್ಲಿ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸದಿದ್ದರೆ, (ಈ ಖಂಡದ ಉದ್ದೇಶಕ್ಕಾಗಿ ಕುಟುಂಬ ಅಂದರೆ, ನಿರ್ದೇಶಕ ಮತ್ತು ಅವನ / ಅವಳ ಪತಿ / ಪತ್ನಿ, ಅವಿವಾಹಿತ ಮಗಳು ಮತ್ತು ಅವಿಭಕ್ತ ಮಗ).	(14) ಪ್ರತಿ ಚುನಾಯಿತ ನಿರ್ದೇಶಕನು ನಿಯಮಿಸಬಹುದಾದಂತೆ ತನ್ನ ಪದಾವಧಿಯ ಪ್ರತಿ ಆರ್ಥಿಕ ವರ್ಷದಲ್ಲಿ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸದಿದ್ದರೆ, (ಈ ಖಂಡದ ಉದ್ದೇಶಕ್ಕಾಗಿ ಕುಟುಂಬ ಅಂದರೆ, ನಿರ್ದೇಶಕ ಮತ್ತು ಅವನ / ಅವಳ ಪತಿ / ಪತ್ನಿ, ಅವಿವಾಹಿತ ಮಗಳು ಮತ್ತು ಅವಿಭಕ್ತ ಮಗ).	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
		(15) ಕಾಯ್ದೆಯಡಿ, ನಿಯಮಗಳಡಿ ಮತ್ತು ಉಪವಿಧಿಗಳಡಿ ಬೇರೆ ಯಾವುದೇ ಅನರ್ಹತೆಗೆ ಗುರಿಯಾಗಿದ್ದರೆ - - ಅನರ್ಹನಾಗತಕ್ಕದ್ದು.	(15) ಕಾಯ್ದೆಯಡಿ, ನಿಯಮಗಳಡಿ ಮತ್ತು ಉಪವಿಧಿಗಳಡಿ ಬೇರೆ ಯಾವುದೇ ಅನರ್ಹತೆಗೆ ಗುರಿಯಾಗಿದ್ದರೆ - - ಅನರ್ಹನಾಗತಕ್ಕದ್ದು.	
54.	54. **ಮಂಡಲಿಯ ತೆರವಾದ ಸ್ಥಾನಗಳು:** ಬ್ಯಾಂಕಿನ ಮಂಡಲಿಯ ನಿರ್ದೇಶಕರ ಪದದಲ್ಲಿ ಮರಣ, ರಾಜೀನಾಮೆ, ತೆಗೆದುಹಾಕುವಿಕೆ, ಅನರ್ಹತೆ ಅಥವಾ ಇನ್ನಾವುದೇ ಕಾರಣದಿಂದ ಮಂಡಲಿಯಲ್ಲಿ ಖಾಲಿ ಬೀಳುವ ಸ್ಥಾನಗಳನ್ನು ಕೆಳಗಿನಂತೆ ಭರ್ತಿಮಾಡತಕ್ಕದ್ದು.	54. **ಮಂಡಲಿಯ ತೆರವಾದ ಸ್ಥಾನಗಳು:** ಬ್ಯಾಂಕಿನ ಮಂಡಲಿಯ ನಿರ್ದೇಶಕರ ಪದದಲ್ಲಿ ಮರಣ, ರಾಜೀನಾಮೆ, ತೆಗೆದುಹಾಕುವಿಕೆ, ಅನರ್ಹತೆ ಅಥವಾ ಇನ್ನಾವುದೇ ಕಾರಣದಿಂದ ಮಂಡಲಿಯಲ್ಲಿ ಖಾಲಿ ಬೀಳುವ ಸ್ಥಾನಗಳನ್ನು ಯಾವ ವರ್ಗದ ಸದಸ್ಯರಿಗೆ ಸಂಬಂಧಪಟ್ಟಂತೆ ಸ್ಥಾನವು ಖಾಲಿಯಾಗಿದೆಯೋ ಅದೇ ವರ್ಗದ ಸದಸ್ಯರ ಪೈಕಿ ಸಹಮತದಿಂದ ನಾಮನಿರ್ದೇಶನ ಮಾಡುವ ಮೂಲಕ ಮಂಡಲಿಯು ಭರ್ತಿ ಮಾಡತಕ್ಕದ್ದು.	54. **ಮಂಡಲಿಯ ತೆರವಾದ ಸ್ಥಾನಗಳು:** ಬ್ಯಾಂಕಿನ ಮಂಡಲಿಯ ನಿರ್ದೇಶಕರ ಪದದಲ್ಲಿ ಮರಣ, ರಾಜೀನಾಮೆ, ತೆಗೆದುಹಾಕುವಿಕೆ, ಅನರ್ಹತೆ ಅಥವಾ ಇನ್ನಾವುದೇ ಕಾರಣದಿಂದ ಮಂಡಲಿಯಲ್ಲಿ ಖಾಲಿ ಬೀಳುವ ಸ್ಥಾನಗಳನ್ನು ಯಾವ ವರ್ಗದ ಸದಸ್ಯರಿಗೆ ಸಂಬಂಧಪಟ್ಟಂತೆ ಸ್ಥಾನವು ಖಾಲಿಯಾಗಿದೆಯೋ ಅದೇ ವರ್ಗದ ಸದಸ್ಯರ ಪೈಕಿ ಸಹಮತದಿಂದ ನಾಮನಿರ್ದೇಶನ ಮಾಡುವ ಮೂಲಕ ಮಂಡಲಿಯು ಭರ್ತಿ ಮಾಡತಕ್ಕದ್ದು.	
(1)	ಮಂಡಲಿಯ ಉಳಿದ ಪದಾವಧಿಯು ಅದರ ಮೂಲಕ ಪದಾವಧಿಯ ಅರ್ಧಕ್ಕಿಂತ ಹೆಚ್ಚು ಇದ್ದರೆ, ಸಹಕಾರ ಚುನಾವಣಾ ಪ್ರಾಧಿಕಾರವು ನಿರ್ದೇಶಕರ ಪದದಲ್ಲಿನ ಯಾವುದೇ ಖಾಲಿ ಸ್ಥಾನವನ್ನು ಭರ್ತಿ ಮಾಡಲು ಚುನಾವಣೆಯನ್ನು ನಡೆಸುವ ಜವಾಬ್ದಾರಿ ಹೊಂದಿರತಕ್ಕದ್ದು.			

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
(2)	ಮಂಡಲಿಯ ಉಳಿದಿರುವ ಪದಾವಧಿಯು ಅದರ ಮೂಲಕ ಪದಾವಧಿಯ ಅರ್ಧಕ್ಕಿಂತ ಕಡಿಮೆ ಇರುವಲ್ಲಿ ಯಾವ ವರ್ಗದ ಸದಸ್ಯರಿಗೆ ಸಂಬಂಧಪಟ್ಟಂತೆ ಸ್ಥಾನವು ಖಾಲಿಯಾಗಿದೆಯೋ ಅದೇ ವರ್ಗದ ಸದಸ್ಯರ ಪೈಕಿ ಸಹಮತದಿಂದ (co-option) ನಾಮನಿರ್ದೇಶನ ಮಾಡುವ ಮೂಲಕ ಮಂಡಲಿಯಲ್ಲಿನ ಖಾಲಿ ಸ್ಥಾನವನ್ನು ಮಂಡಲಿಯು ಮೂರು ತಿಂಗಳ ಒಳಗಾಗಿ ಭರ್ತಿ ಮಾಡಬಹುದು. ತಪ್ಪಿದಲ್ಲಿ ನಿಬಂಧಕರು ಅಂತಹ ಖಾಲಿ ಸ್ಥಾನಗಳನ್ನು ನಾಮ ನಿರ್ದೇಶನ ಮಾಡುವ ಮೂಲಕ ಭರ್ತಿ ಮಾಡತಕ್ಕದ್ದು.			
58. (3)	58. **ಮಂಡಲಿಯ ಕರ್ತವ್ಯಗಳು ಮತ್ತು ಅಧಿಕಾರಗಳು:** (3) ಪೂರ್ವೋಕ್ತ ಅಧಿಕಾರಗಳ ಸಾಮಾನ್ಯತೆಗೆ ಹಾನಿ ಇಲ್ಲದಂತೆ, ಅಂಥ ಅಧಿಕಾರಗಳು ಮತ್ತು ಕರ್ತವ್ಯಗಳು ಮುಂದಿನವುಗಳನ್ನು ಒಳಗೊಂಡಿರತಕ್ಕದ್ದು-	58. **ಮಂಡಲಿಯ ಕರ್ತವ್ಯಗಳು ಮತ್ತು ಅಧಿಕಾರಗಳು:** (3) ಪೂರ್ವೋಕ್ತ ಅಧಿಕಾರಗಳ ಸಾಮಾನ್ಯತೆಗೆ ಹಾನಿ ಇಲ್ಲದಂತೆ, ಅಂಥ ಅಧಿಕಾರಗಳು ಮತ್ತು ಕರ್ತವ್ಯಗಳು ಮುಂದಿನವುಗಳನ್ನು ಒಳಗೊಂಡಿರತಕ್ಕದ್ದು-	58. **ಮಂಡಲಿಯ ಕರ್ತವ್ಯಗಳು ಮತ್ತು ಅಧಿಕಾರಗಳು:** (3) ಪೂರ್ವೋಕ್ತ ಅಧಿಕಾರಗಳ ಸಾಮಾನ್ಯತೆಗೆ ಹಾನಿ ಇಲ್ಲದಂತೆ, ಅಂಥ ಅಧಿಕಾರಗಳು ಮತ್ತು ಕರ್ತವ್ಯಗಳು ಮುಂದಿನವುಗಳನ್ನು ಒಳಗೊಂಡಿರತಕ್ಕದ್ದು-	
(ಕೆ)	(ಕೆ) ಲೆಕ್ಕಪರಿಶೋಧಕನಿಗೆ ಅಗತ್ಯವಾದ ಎಲ್ಲಾ ಮಾಹಿತಿ, ಲೆಕ್ಕಗಳನ್ನು ಮತ್ತು ಪುಸ್ತಕಗಳನ್ನು ಒದಗಿಸಿ ಸಕಾಲದಲ್ಲಿ ಲೆಕ್ಕಪರಿಶೋಧನೆಯು ಮುಕ್ತಾಯಗೊಳಿಸಲು ಪೂರ್ಣ ಸಹಕಾರ ಮತ್ತು ನೆರವನ್ನು ನೀಡಿ, ಪ್ರತಿ ವರ್ಷ ಸೆಪ್ಟಂಬರ್ 1ನೇ ದಿನದೊಳಗೆ ಹಿಂದಿನ ಸಹಕಾರ ವರ್ಷದ ಲೆಕ್ಕಪತ್ರಗಳ ಪರಿಶೋಧನಾ ವರದಿಯನ್ನು ಪಡೆಯತಕ್ಕದ್ದು;	(ಕೆ) ಲೆಕ್ಕಪರಿಶೋಧಕನಿಗೆ ಅಗತ್ಯವಾದ ಎಲ್ಲಾ ಮಾಹಿತಿ, ಲೆಕ್ಕಗಳನ್ನು ಮತ್ತು ಪುಸ್ತಕಗಳನ್ನು ಒದಗಿಸಿ ಸಕಾಲದಲ್ಲಿ ಲೆಕ್ಕಪರಿಶೋಧನೆಯು ಮುಕ್ತಾಯಗೊಳಿಸಲು ಪೂರ್ಣ ಸಹಕಾರ ಮತ್ತು ನೆರವನ್ನು ನೀಡಿ, ಪ್ರತಿ ವರ್ಷ ಜೂನ್ 30ನೇ ದಿನದೊಳಗೆ ಹಿಂದಿನ ಸಹಕಾರ ವರ್ಷದ ಲೆಕ್ಕಪತ್ರಗಳ ಪರಿಶೋಧನಾ ವರದಿಯನ್ನು ಪಡೆಯತಕ್ಕದ್ದು;	(ಕೆ) ಲೆಕ್ಕಪರಿಶೋಧಕನಿಗೆ ಅಗತ್ಯವಾದ ಎಲ್ಲಾ ಮಾಹಿತಿ, ಲೆಕ್ಕಗಳನ್ನು ಮತ್ತು ಪುಸ್ತಕಗಳನ್ನು ಒದಗಿಸಿ ಸಕಾಲದಲ್ಲಿ ಲೆಕ್ಕಪರಿಶೋಧನೆಯು ಮುಕ್ತಾಯಗೊಳಿಸಲು ಪೂರ್ಣ ಸಹಕಾರ ಮತ್ತು ನೆರವನ್ನು ನೀಡಿ, ಪ್ರತಿ ವರ್ಷ ಜೂನ್ 30ನೇ ದಿನದೊಳಗೆ ಹಿಂದಿನ ಸಹಕಾರ ವರ್ಷದ ಲೆಕ್ಕಪತ್ರಗಳ ಪರಿಶೋಧನಾ ವರದಿಯನ್ನು ಪಡೆಯತಕ್ಕದ್ದು;	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
(ಎಓ)	(ಎಓ) ಮಂಡಲಿಯ ಉಳಿದ ಅವಧಿಯು ಅದರ ಮೂಲ ಪದಾವಧಿಯ ಅರ್ಧದಷ್ಟಕ್ಕಿಂತ ಕಡಿಮೆ ಇದ್ದಾಗ, ಮಂಡಲಿಯಲ್ಲಿ ಯಾವುದೇ ಕಾರಣದಿಂದ ಉದ್ಭವವಾಗುವ ಆಕಸ್ಮಿಕ ಖಾಲಿ ಸ್ಥಾನಗಳನ್ನು ಅಭಿಮತದಿಂದ ಸೇರಿಸಿಕೊಳ್ಳುವ (ಕೋ- ಆಪ್ಷನ್) ಮೂಲಕ ಭರ್ತಿ ಮಾಡುವುದು; (ಬಿಜೆ) ಹೊಸ ಸೇರ್ಪಡೆ	(ಎಓ) ಮಂಡಲಿಯಲ್ಲಿ ಯಾವುದೇ ಕಾರಣದಿಂದ ಉದ್ಭವವಾಗುವ ಆಕಸ್ಮಿಕ ಖಾಲಿ ಸ್ಥಾನಗಳನ್ನು ಅಭಿಮತದಿಂದ ಸೇರಿಸಿಕೊಳ್ಳುವ (ಕೋ- ಆಪ್ಷನ್) ಮೂಲಕ ಭರ್ತಿ ಮಾಡುವುದು. (ಬಿಜೆ) ಪ್ರತಿ ಚುನಾಯಿತ ನಿರ್ದೇಶಕನು ನಿಯಮಿಸಬಹುದಾದಂತೆ ತನ್ನ ಪದಾವಧಿಯ ಪ್ರತಿ ಆರ್ಥಿಕ ವರ್ಷದಲ್ಲಿ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸತಕ್ಕದ್ದು.	(ಎಓ) ಮಂಡಲಿಯಲ್ಲಿ ಯಾವುದೇ ಕಾರಣದಿಂದ ಉದ್ಭವವಾಗುವ ಆಕಸ್ಮಿಕ ಖಾಲಿ ಸ್ಥಾನಗಳನ್ನು ಅಭಿಮತದಿಂದ ಸೇರಿಸಿಕೊಳ್ಳುವ (ಕೋ- ಆಪ್ಷನ್) ಮೂಲಕ ಭರ್ತಿ ಮಾಡುವುದು. (ಬಿಜೆ) ಪ್ರತಿ ಚುನಾಯಿತ ನಿರ್ದೇಶಕನು ನಿಯಮಿಸಬಹುದಾದಂತೆ ತನ್ನ ಪದಾವಧಿಯ ಪ್ರತಿ ಆರ್ಥಿಕ ವರ್ಷದಲ್ಲಿ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸತಕ್ಕದ್ದು.	
61.	**61. ನಿರ್ದೇಶಕನ ಕರ್ತವ್ಯಗಳು, ಅಧಿಕಾರಿಗಳು ಮತ್ತು ಪ್ರಕಾರ್ಯಗಳು:** (I) ಬ್ಯಾಂಕಿನ ಪ್ರತಿಯೊಬ್ಬ ನಿರ್ದೇಶಕನು- (xii) ಹೊಸ ಸೇರ್ಪಡೆ	**61. ನಿರ್ದೇಶಕನ ಕರ್ತವ್ಯಗಳು, ಅಧಿಕಾರಿಗಳು ಮತ್ತು ಪ್ರಕಾರ್ಯಗಳು:** (I) ಬ್ಯಾಂಕಿನ ಪ್ರತಿಯೊಬ್ಬ ನಿರ್ದೇಶಕನು- (xii) ಪ್ರತಿ ಚುನಾಯಿತ ನಿರ್ದೇಶಕನು ನಿಯಮಿಸಬಹುದಾದಂತೆ ತನ್ನ ಪದಾವಧಿಯ ಪ್ರತಿ ಆರ್ಥಿಕ ವರ್ಷದಲ್ಲಿ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸತಕ್ಕದ್ದು. ಈ ಖಂಡದ ಉದ್ದೇಶಕ್ಕಾಗಿ ಕುಟುಂಬ ಅಂದರೆ, ನಿರ್ದೇಶಕ ಮತ್ತು ಅವನ / ಅವಳ ಪತಿ / ಪತ್ನಿ, ಅವಿವಾಹಿತ ಮಗಳು ಮತ್ತು ಅವಿಭಕ್ತ ಮಗ.	**61. ನಿರ್ದೇಶಕನ ಕರ್ತವ್ಯಗಳು, ಅಧಿಕಾರಿಗಳು ಮತ್ತು ಪ್ರಕಾರ್ಯಗಳು:** (I) ಬ್ಯಾಂಕಿನ ಪ್ರತಿಯೊಬ್ಬ ನಿರ್ದೇಶಕನು- (xii) ಪ್ರತಿ ಚುನಾಯಿತ ನಿರ್ದೇಶಕನು ನಿಯಮಿಸಬಹುದಾದಂತೆ ತನ್ನ ಪದಾವಧಿಯ ಪ್ರತಿ ಆರ್ಥಿಕ ವರ್ಷದಲ್ಲಿ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸತಕ್ಕದ್ದು. ಈ ಖಂಡದ ಉದ್ದೇಶಕ್ಕಾಗಿ ಕುಟುಂಬ ಅಂದರೆ, ನಿರ್ದೇಶಕ ಮತ್ತು ಅವನ / ಅವಳ ಪತಿ / ಪತ್ನಿ, ಅವಿವಾಹಿತ ಮಗಳು ಮತ್ತು ಅವಿಭಕ್ತ ಮಗ.	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
62.	62. **ಮುಖ್ಯಕಾರ್ಯನಿರ್ವಾಹಕನ ಕರ್ತವ್ಯಗಳು ಮತ್ತು ಅಧಿಕಾರಗಳು:** ಮಂಡಲಿಯು ಮುಖ್ಯಕಾರ್ಯನಿರ್ವಾಹಕನಿಗೆ ಕಾಲಕಾಲಕ್ಕೆ ಒಪ್ಪಿಸಿಕೊಟ್ಟ / ನೀಡಿದ ಅಧಿಕಾರಿಗಳ ಜೊತೆಗೆ ಈ ಕೆಳಗಿನ ಕರ್ತವ್ಯಗಳೂ ಸೇರತಕ್ಕದ್ದು; ಅವನು; 62(12) ಸಾಮಾನ್ಯ ಚುನಾವಣೆ ಆಗಿ ಮಂಡಲಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗೆ, ಸಹಕಾರ ಚುನಾವಣಾ ಆಯೋಗವು ನಿಗದಿಪಡಿಸಿದಂತೆ, ಪದಾಧಿಕಾರಿಗಳ ಚುನಾವಣೆಗಾಗಿ ಮಂಡಲಿಯ ಸಭೆಯನ್ನು ಕರೆಯತಕ್ಕದ್ದು. 62(51) ಹೊಸ ಸೇರ್ಪಡೆ	62. **ಮುಖ್ಯಕಾರ್ಯನಿರ್ವಾಹಕನ ಕರ್ತವ್ಯಗಳು ಮತ್ತು ಅಧಿಕಾರಗಳು:** ಮಂಡಲಿಯು ಮುಖ್ಯಕಾರ್ಯನಿರ್ವಾಹಕನಿಗೆ ಕಾಲಕಾಲಕ್ಕೆ ಒಪ್ಪಿಸಿಕೊಟ್ಟ / ನೀಡಿದ ಅಧಿಕಾರಿಗಳ ಜೊತೆಗೆ ಈ ಕೆಳಗಿನ ಕರ್ತವ್ಯಗಳೂ ಸೇರತಕ್ಕದ್ದು; ಅವನು; 62(12) ಸಾಮಾನ್ಯ ಚುನಾವಣೆ ಆಗಿ ಮಂಡಲಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗೆ ಪದಾಧಿಕಾರಿಗಳ ಚುನಾವಣೆಗಾಗಿ ಮಂಡಲಿಯ ಸಭೆಯನ್ನು ಕರೆಯತಕ್ಕದ್ದು. 62(51) **ಮುಖ್ಯಕಾರ್ಯನಿರ್ವಾಹಕನು:** ನಿಯಮಿಸಬಹುದಾದಂತೆ ತನ್ನ ಪದಾವಧಿಯ ಪ್ರತಿ ಆರ್ಥಿಕ ವರ್ಷದಲ್ಲಿ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸತಕ್ಕದ್ದು. ಈ ಖಂಡದ ಉದ್ದೇಶಕ್ಕಾಗಿ ಕುಟುಂಬ ಅಂದರೆ, ನಿರ್ದೇಶಕ ಮತ್ತು ಅವನ / ಅವಳ ಪತಿ / ಪತ್ನಿ, ಅವಿವಾಹಿತ ಮಗಳು ಮತ್ತು ಅವಿಭಕ್ತ ಮಗ.	62. **ಮುಖ್ಯಕಾರ್ಯನಿರ್ವಾಹಕನ ಕರ್ತವ್ಯಗಳು ಮತ್ತು ಅಧಿಕಾರಗಳು:** ಮಂಡಲಿಯು ಮುಖ್ಯಕಾರ್ಯನಿರ್ವಾಹಕನಿಗೆ ಕಾಲಕಾಲಕ್ಕೆ ಒಪ್ಪಿಸಿಕೊಟ್ಟ / ನೀಡಿದ ಅಧಿಕಾರಿಗಳ ಜೊತೆಗೆ ಈ ಕೆಳಗಿನ ಕರ್ತವ್ಯಗಳೂ ಸೇರತಕ್ಕದ್ದು; ಅವನು; 62(12) ಸಾಮಾನ್ಯ ಚುನಾವಣೆ ಆಗಿ ಮಂಡಲಿಯು ರಚನೆಯಾದ ಅಥವಾ ರಚನೆಯಾಗಿದೆ ಎಂದು ಭಾವಿಸಲಾದ ದಿನಾಂಕದಿಂದ ಹದಿನೈದು ದಿನಗಳೊಳಗೆ ಪದಾಧಿಕಾರಿಗಳ ಚುನಾವಣೆಗಾಗಿ ಮಂಡಲಿಯ ಸಭೆಯನ್ನು ಕರೆಯತಕ್ಕದ್ದು. 62(51) **ಮುಖ್ಯಕಾರ್ಯನಿರ್ವಾಹಕನು:** ನಿಯಮಿಸಬಹುದಾದಂತೆ ತನ್ನ ಪದಾವಧಿಯ ಪ್ರತಿ ಆರ್ಥಿಕ ವರ್ಷದಲ್ಲಿ ತನ್ನ ಮತ್ತು ತನ್ನ ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸತಕ್ಕದ್ದು. ಈ ಖಂಡದ ಉದ್ದೇಶಕ್ಕಾಗಿ ಕುಟುಂಬ ಅಂದರೆ, ನಿರ್ದೇಶಕ ಮತ್ತು ಅವನ / ಅವಳ ಪತಿ / ಪತ್ನಿ, ಅವಿವಾಹಿತ ಮಗಳು ಮತ್ತು ಅವಿಭಕ್ತ ಮಗ.	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
96. (I)	96. **ಲೆಕ್ಕಪರಿಶೋಧನೆ:** (I) ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಕನು ಲೆಕ್ಕಪತ್ರಗಳನ್ನು, ಪುಸ್ತಕಗಳನ್ನು, ಲೆಕ್ಕಗಳನ್ನು, ದಸ್ತಾವೇಜುಗಳನ್ನು ಮತ್ತು ಇತರೆ ದಾಖಲೆಗಳನ್ನು ದೈನಂದಿನ ಆಧಾರದ ಮೇಲೆ ನಿಯತವಾಗಿ ನಿರ್ವಹಿಸತಕ್ಕದ್ದು ಮತ್ತು ಇಂದೀಕರಿಸತಕ್ಕದ್ದು ಹಾಗೂ ಅಂಥಹ ಲೆಕ್ಕಪತ್ರಗಳನ್ನು ಹಿಂದಿನ ಸಹಕಾರ ವರ್ಷದಲ್ಲಿದ್ದಂತೆ ಆಸ್ತಿ ಹೊಣೆ ಪಟ್ಟಿ, ಷೆಡ್ಯೂಲುಗಳನ್ನು ಮತ್ತು ಇತರೆ ತಃಖ್ತೆಗಳನ್ನು ಒಳಗೊಂಡ ಆರ್ಥಿಕ ತಃಖ್ತೆಗಳ ಸಹಿತ ಪ್ರತಿ ವರ್ಷ ಏಪ್ರಿಲ್ ತಿಂಗಳ ಅಂತ್ಯದೊಳಗೆ ಲೆಕ್ಕಪರಿಶೋಧಕನ ಮುಂದೆ ಹಾಜರುಪಡಿಸಲು ವ್ಯವಸ್ಥೆ ಮಾಡತಕ್ಕದ್ದು. ಪ್ರತಿ ವರ್ಷ ಸಹಕಾರ ಲೆಕ್ಕಪರಿಶೋಧಕ ನಿರ್ದೇಶಕನು ಪ್ರಕಟಿಸುವ ಲೆಕ್ಕಪರಿಶೋಧಕರ ಮತ್ತು ಲೆಕ್ಕಪರಿಶೋಧನಾ ಫರ್ಮುಗಳ ತಂಡದ ಪಟ್ಟಿಯಿಂದ ಬ್ಯಾಂಕಿನ ಸಾಮಾನ್ಯ ಸಭೆಯಿಂದ ನೇಮಕವಾದ ಲೆಕ್ಕಪರಿಶೋಧಕನು ಲೆಕ್ಕಪತ್ರಗಳನ್ನು ಪರಿಶೋಧಿಸತಕ್ಕದ್ದು.	96. **ಲೆಕ್ಕಪರಿಶೋಧನೆ:** (I) ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಕನು ಲೆಕ್ಕಪತ್ರಗಳನ್ನು, ಪುಸ್ತಕಗಳನ್ನು, ಲೆಕ್ಕಗಳನ್ನು, ದಸ್ತಾವೇಜುಗಳನ್ನು ಮತ್ತು ಇತರೆ ದಾಖಲೆಗಳನ್ನು ದೈನಂದಿನ ಆಧಾರದ ಮೇಲೆ ನಿಯತವಾಗಿ ನಿರ್ವಹಿಸತಕ್ಕದ್ದು ಮತ್ತು ಇಂದೀಕರಿಸತಕ್ಕದ್ದು ಹಾಗೂ ಅಂಥಹ ಲೆಕ್ಕಪತ್ರಗಳನ್ನು ಹಿಂದಿನ ಸಹಕಾರ ವರ್ಷದಲ್ಲಿದ್ದಂತೆ ಆಸ್ತಿ ಹೊಣೆ ಪಟ್ಟಿ, ಷೆಡ್ಯೂಲುಗಳನ್ನು ಮತ್ತು ಇತರೆ ತಃಖ್ತೆಗಳನ್ನು ಒಳಗೊಂಡ ಆರ್ಥಿಕ ತಃಖ್ತೆಗಳ ಸಹಿತ ಪ್ರತಿ ವರ್ಷ ಏಪ್ರಿಲ್ ತಿಂಗಳ ಅಂತ್ಯದೊಳಗೆ ಲೆಕ್ಕಪರಿಶೋಧಕನ ಮುಂದೆ ಹಾಜರುಪಡಿಸಲು ವ್ಯವಸ್ಥೆ ಮಾಡತಕ್ಕದ್ದು. ಪ್ರತಿ ವರ್ಷ ಭಾರತೀಯ ರಿಸರ್ವ್ ಬ್ಯಾಂಕು ಅನುಮೋದಿಸಿ ಬ್ಯಾಂಕಿನ ಸಾಮಾನ್ಯ ಸಭೆಯಿಂದ ನೇಮಕವಾದ ಲೆಕ್ಕಪರಿಶೋಧಕನು ಲೆಕ್ಕಪತ್ರಗಳನ್ನು ಪರಿಶೋಧಿಸತಕ್ಕದ್ದು.	96. **ಲೆಕ್ಕಪರಿಶೋಧನೆ:** (I) ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಕನು ಲೆಕ್ಕಪತ್ರಗಳನ್ನು, ಪುಸ್ತಕಗಳನ್ನು, ಲೆಕ್ಕಗಳನ್ನು, ದಸ್ತಾವೇಜುಗಳನ್ನು ಮತ್ತು ಇತರೆ ದಾಖಲೆಗಳನ್ನು ದೈನಂದಿನ ಆಧಾರದ ಮೇಲೆ ನಿಯತವಾಗಿ ನಿರ್ವಹಿಸತಕ್ಕದ್ದು ಮತ್ತು ಇಂದೀಕರಿಸತಕ್ಕದ್ದು ಹಾಗೂ ಅಂಥಹ ಲೆಕ್ಕಪತ್ರಗಳನ್ನು ಹಿಂದಿನ ಸಹಕಾರ ವರ್ಷದಲ್ಲಿದ್ದಂತೆ ಆಸ್ತಿ ಹೊಣೆ ಪಟ್ಟಿ, ಷೆಡ್ಯೂಲುಗಳನ್ನು ಮತ್ತು ಇತರೆ ತಃಖ್ತೆಗಳನ್ನು ಒಳಗೊಂಡ ಆರ್ಥಿಕ ತಃಖ್ತೆಗಳ ಸಹಿತ ಪ್ರತಿ ವರ್ಷ ಏಪ್ರಿಲ್ ತಿಂಗಳ ಅಂತ್ಯದೊಳಗೆ ಲೆಕ್ಕಪರಿಶೋಧಕನ ಮುಂದೆ ಹಾಜರುಪಡಿಸಲು ವ್ಯವಸ್ಥೆ ಮಾಡತಕ್ಕದ್ದು. ಪ್ರತಿ ವರ್ಷ ಭಾರತೀಯ ರಿಸರ್ವ್ ಬ್ಯಾಂಕು ಅನುಮೋದಿಸಿ ಬ್ಯಾಂಕಿನ ಸಾಮಾನ್ಯ ಸಭೆಯಿಂದ ನೇಮಕವಾದ ಲೆಕ್ಕಪರಿಶೋಧಕನು ಲೆಕ್ಕಪತ್ರಗಳನ್ನು ಪರಿಶೋಧಿಸತಕ್ಕದ್ದು.	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
3.	3. ಹಿಂದಿನ ವರ್ಷದ ಲೆಕ್ಕಪರಿಶೋಧನಾ ವರದಿಯನ್ನು ಪ್ರತಿ ವರ್ಷ ಸೆಪ್ಟೆಂಬರ್ 1ನೇ ತಾರೀಖಿನೊಳಗೆ ಪಡೆಯತಕ್ಕದ್ದು ಮತ್ತು ಅದರಲ್ಲಿ ತಿಳಿಸಿರುವ ಲೋಪದೋಷಗಳನ್ನು ಸರಿಪಡಿಸಲು ಅಥವಾ ಅಕ್ರಮಗಳನ್ನು ಸೇರ್ಪಡಿಸಲು ತೆಗೆದುಕೊಂಡ ಕ್ರಮವನ್ನುಳ್ಳ ಮಂಡಳಿಯ ಅನುಪಾಲನಾ ವರದಿ ಸಹಿತ ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳ 25ನೇ ದಿನದೊಳಗೆ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯ ಮುಂದೆ ಮಂಡಿಸತಕ್ಕದ್ದು.	3. ಹಿಂದಿನ ವರ್ಷದ ಲೆಕ್ಕಪರಿಶೋಧನಾ ವರದಿಯನ್ನು ಪ್ರತಿ ವರ್ಷ ಜೂನ್ 30ನೇ ತಾರೀಖಿನೊಳಗೆ ಪಡೆಯತಕ್ಕದ್ದು ಮತ್ತು ಅದರಲ್ಲಿ ತಿಳಿಸಿರುವ ಲೋಪದೋಷಗಳನ್ನು ಸರಿಪಡಿಸಲು ಅಥವಾ ಅಕ್ರಮಗಳನ್ನು ಸೇರ್ಪಡಿಸಲು ತೆಗೆದುಕೊಂಡ ಕ್ರಮವನ್ನುಳ್ಳ ಮಂಡಳಿಯ ಅನುಪಾಲನಾ ವರದಿ ಸಹಿತ ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳ 25ನೇ ದಿನದೊಳಗೆ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯ ಮುಂದೆ ಮಂಡಿಸತಕ್ಕದ್ದು.	3. ಹಿಂದಿನ ವರ್ಷದ ಲೆಕ್ಕಪರಿಶೋಧನಾ ವರದಿಯನ್ನು ಪ್ರತಿ ವರ್ಷ ಜೂನ್ 30ನೇ ತಾರೀಖಿನೊಳಗೆ ಪಡೆಯತಕ್ಕದ್ದು ಮತ್ತು ಅದರಲ್ಲಿ ತಿಳಿಸಿರುವ ಲೋಪದೋಷಗಳನ್ನು ಸರಿಪಡಿಸಲು ಅಥವಾ ಅಕ್ರಮಗಳನ್ನು ಸೇರ್ಪಡಿಸಲು ತೆಗೆದುಕೊಂಡ ಕ್ರಮವನ್ನುಳ್ಳ ಮಂಡಳಿಯ ಅನುಪಾಲನಾ ವರದಿ ಸಹಿತ ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳ 25ನೇ ದಿನದೊಳಗೆ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯ ಮುಂದೆ ಮಂಡಿಸತಕ್ಕದ್ದು.	
5.	5. ಬ್ಯಾಂಕಿನ ಸಾಮಾನ್ಯ ಸಭೆಯು ಲೆಕ್ಕಪರಿಶೋಧನಾ ನಿರ್ದೇಶಕನಿಂದ ಕಾಲಕಾಲಕ್ಕೆ ಹೊರಡಿಸಲಾದ ಮಾರ್ಗಸೂಚಿಗಳನುಸಾರವಾಗಿ ಬ್ಯಾಂಕಿನ ದುಡಿಯುವ ಬಂಡವಾಳ ಮತ್ತು ವಹಿವಾಟಿನ ಆಧಾರದ ಮೇಲೆ ಲೆಕ್ಕಪರಿಶೋಧಕನ ಸೇವೆಗಳಿಗೆ ನೀಡಬಹುದಾದ ಸಂಭಾವನೆಯನ್ನು ನಿರ್ಧರಿಸತಕ್ಕದ್ದು.	5. ಬ್ಯಾಂಕಿನ ಸಾಮಾನ್ಯ ಸಭೆಯು ಲೆಕ್ಕಪರಿಶೋಧನಾ ನಿರ್ದೇಶಕನಿಂದ ಕಾಲಕಾಲಕ್ಕೆ ಹೊರಡಿಸಲಾದ ಮಾರ್ಗಸೂಚಿಗಳನುಸಾರವಾಗಿ ಲೆಕ್ಕಪರಿಶೋಧಕನ ಸೇವೆಗಳಿಗೆ ನೀಡಬಹುದಾದ ಸಂಭಾವನೆಯನ್ನು ನಿರ್ಧರಿಸತಕ್ಕದ್ದು.	5. ಬ್ಯಾಂಕಿನ ಸಾಮಾನ್ಯ ಸಭೆಯು ಲೆಕ್ಕಪರಿಶೋಧನಾ ನಿರ್ದೇಶಕನಿಂದ ಕಾಲಕಾಲಕ್ಕೆ ಹೊರಡಿಸಲಾದ ಮಾರ್ಗಸೂಚಿಗಳನುಸಾರವಾಗಿ ಲೆಕ್ಕಪರಿಶೋಧಕನ ಸೇವೆಗಳಿಗೆ ನೀಡಬಹುದಾದ ಸಂಭಾವನೆಯನ್ನು ನಿರ್ಧರಿಸತಕ್ಕದ್ದು.	

ಬೈಲಾ ಸಂಖ್ಯೆ	ಹಾಲಿ ವಿವರಣೆ	ತಿದ್ದುಪಡಿ ಸೂಚಿಸಿರುವುದು	ತಿದ್ದುಪಡಿಯ ನಂತರ ಬೈಲಾ ವಿವರಣೆ	ತಿದ್ದುಪಡಿಗೆ ಸೂಚಿಸಿದ ಕಾರಣ
97. (3)	**97. ಆಸ್ತಿ ಜವಾಬ್ದಾರಿ ಪಟ್ಟಿ, ಲಾಭ ನಷ್ಟ ಪಟ್ಟಿ ಮತ್ತು ಇತರ ಆರ್ಥಿಕ ಪಟ್ಟಿಗಳು:** (3) ಆಸ್ತಿ ಜವಾಬ್ದಾರಿ ಪಟ್ಟಿ,ಲಾಭ ನಷ್ಟ ಪಟ್ಟಿ ಮತ್ತು ಇತರ ಆರ್ಥಿಕ ಪಟ್ಟಿಗಳನ್ನು ಲೆಕ್ಕಪರಿಶೋಧಕರ ವರದಿಯೊಂದಿಗೆ ಸಾಲಾಖೈರಿನ 6 ತಿಂಗಳೊಳಗಾಗಿ ಬ್ಯಾಂಕಿನ ಕಾರ್ಯಕ್ಷೇತ್ರದಲ್ಲಿ ಪ್ರಸಾರದಲ್ಲಿರುವ ವೃತ್ತ ಪತ್ರಿಕೆಯಲ್ಲಿ ಪ್ರಕಟಿಸತಕ್ಕದ್ದು. ಹಾಗೆ 6 ತಿಂಗಳೊಳಗಾಗಿ ಪ್ರಕಟಿಸಲು ಸಾಧ್ಯವಾಗದಿದ್ದಲ್ಲಿ 3 ತಿಂಗಳ ಕಾಲಾವಕಾಶವನ್ನು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಪಡೆಯತಕ್ಕದ್ದು.	**97. ಆಸ್ತಿ ಜವಾಬ್ದಾರಿ ಪಟ್ಟಿ, ಲಾಭ ನಷ್ಟ ಪಟ್ಟಿ ಮತ್ತು ಇತರ ಆರ್ಥಿಕ ಪಟ್ಟಿಗಳು:** (3) ಆಸ್ತಿ ಜವಾಬ್ದಾರಿ ಪಟ್ಟಿ,ಲಾಭ ನಷ್ಟ ಪಟ್ಟಿ ಮತ್ತು ಇತರ ಆರ್ಥಿಕ ಪಟ್ಟಿಗಳನ್ನು ಲೆಕ್ಕಪರಿಶೋಧಕರ ವರದಿಯೊಂದಿಗೆ ಸಾಲಾಖೈರಿನ 3 ತಿಂಗಳೊಳಗಾಗಿ ಬ್ಯಾಂಕಿನ ಕಾರ್ಯಕ್ಷೇತ್ರದಲ್ಲಿ ಪ್ರಸಾರದಲ್ಲಿರುವ ವೃತ್ತ ಪತ್ರಿಕೆಯಲ್ಲಿ ಪ್ರಕಟಿಸತಕ್ಕದ್ದು. ಹಾಗೆ 3 ತಿಂಗಳೊಳಗಾಗಿ ಪ್ರಕಟಿಸಲು ಸಾಧ್ಯ ವಾಗದಿದ್ದಲ್ಲಿ 3 ತಿಂಗಳ ಕಾಲಾವಕಾಶವನ್ನು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಪಡೆಯತಕ್ಕದ್ದು.	**97. ಆಸ್ತಿ ಜವಾಬ್ದಾರಿ ಪಟ್ಟಿ, ಲಾಭ ನಷ್ಟ ಪಟ್ಟಿ ಮತ್ತು ಇತರ ಆರ್ಥಿಕ ಪಟ್ಟಿಗಳು:** (3) ಆಸ್ತಿ ಜವಾಬ್ದಾರಿ ಪಟ್ಟಿ,ಲಾಭ ನಷ್ಟ ಪಟ್ಟಿ ಮತ್ತು ಇತರ ಆರ್ಥಿಕ ಪಟ್ಟಿಗಳನ್ನು ಲೆಕ್ಕಪರಿಶೋಧಕರ ವರದಿಯೊಂದಿಗೆ ಸಾಲಾಖೈರಿನ 3 ತಿಂಗಳೊಳಗಾಗಿ ಬ್ಯಾಂಕಿನ ಕಾರ್ಯಕ್ಷೇತ್ರದಲ್ಲಿ ಪ್ರಸಾರದಲ್ಲಿರುವ ವೃತ್ತ ಪತ್ರಿಕೆಯಲ್ಲಿ ಪ್ರಕಟಿಸತಕ್ಕದ್ದು. ಹಾಗೆ 3 ತಿಂಗಳೊಳಗಾಗಿ ಪ್ರಕಟಿಸಲು ಸಾಧ್ಯ ವಾಗದಿದ್ದಲ್ಲಿ 3 ತಿಂಗಳ ಕಾಲಾವಕಾಶವನ್ನು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಪಡೆಯತಕ್ಕದ್ದು.	

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ಬೆಂಗಳೂರು

ESTD : 1971

ಸದಸ್ಯರು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳು ಅಥವಾ ಸೌಲಭ್ಯಗಳು

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಕಲಂ 20 ಮತ್ತು ನಿಯಮ 1960 ರ ರೀತ್ಯ ಹಾಗೂ **ಬೈಲಾ ಸಂಖ್ಯೆ 20** ಮತ್ತು **44** (ಎಫ್) ರಂತೆ, ಪ್ರತಿ ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಟ ಸೇವೆಗಳು ಅಥವಾ ಸೌಲಭ್ಯಗಳ ಪ್ರಮಾಣವು ಈ ಕೆಳಗಿನಂತಿರುತ್ತವೆ.

1. ವರ್ಷದ ಅವಧಿಯಲ್ಲಿ ಕನಿಷ್ಟ ರೂ.2,500/- ಗಳನ್ನು ಕನಿಷ್ಟ ಮೂರು ತಿಂಗಳು ಬ್ಯಾಂಕಿನ ಯಾವುದಾದರೂ ಠೇವಣಿ ಯೋಜನೆಯಲ್ಲಿ ತೊಡಗಿಸಿರಬೇಕು ಇಲ್ಲವೇ ಮಾಸಿಕ ಕನಿಷ್ಟ ರೂ.100/- ಗಳ ರಿಕರಿಂಗ್ ಠೇವಣಿಯನ್ನು ಹೊಂದಿದ್ದು, ಸುಸ್ತಿ ಇಲ್ಲದಂತೆ ನಿಗದಿತ ಕಂತುಗಳನ್ನು ಪಾವತಿಸುತ್ತಿರಬೇಕು.

   ಅಥವಾ

   ಹಿಂದಿನ ಒಂದು ವರ್ಷದ ಅವಧಿಯಲ್ಲಿ ಸಾಲವನ್ನು ಪಡೆಯಲು ಅರ್ಹತೆ ಹೊಂದಿದ್ದು, ಸಾಲವನ್ನು ಪಡೆಯಲು ನಿಗದಿಪಡಿಸಿರುವ ನಿಯಮ, ನಿಬಂಧನೆಗಳಿಗೆ ಒಳಪಟ್ಟು ಕನಿಷ್ಟ ರೂ.25,000/- ಸಾಲವನ್ನು ಪಡೆದು, ಸುಸ್ತಿ ಇಲ್ಲದೆ ಕಂತುಗಳನ್ನು ಪಾವತಿಸಿರಬೇಕು.

   ಅಥವಾ

   ಬ್ಯಾಂಕಿನಲ್ಲಿ ಉಳಿತಾಯ ಖಾತೆ, ಚಾಲ್ತಿ ಖಾತೆಯನ್ನು ಹೊಂದಿದ್ದು, ಹಿಂದಿನ ಒಂದು ವರ್ಷದ ಅವಧಿಯಲ್ಲಿ ಕನಿಷ್ಠ 10 ವ್ಯವಹಾರಗಳನ್ನಾದರೂ ನಡೆಸಿರಬೇಕು.
2. ಮೇಲೆ ತಿಳಿಸಿದ ಠೇವಣಿಯು ಸದಸ್ಯನು ವರ್ಷವಿಡೀ ಬ್ಯಾಂಕಿನಲ್ಲಿ ತೊಡಗಿಸಿದ ಎಲ್ಲಾ ತರಹದ ಠೇವಣಿ (ತಗಾದೆ ಮತ್ತು ಅವಧಿ) ಗಳನ್ನು ಒಳಗೊಂಡ ಒಟ್ಟು ಮೊತ್ತ ಆಗಿರತಕ್ಕದ್ದು.
3. ಸಾಲದ ಮೊತ್ತವು ಬ್ಯಾಂಕು ಮಂಜೂರು ಮಾಡಿ ಸದಸ್ಯರು ಉಪಯೋಗಿಸಿಕೊಂಡ ಸಾಲದ ಮಿತಿಯಾಗಿರತಕ್ಕದ್ದು. ಇದು ಇಡೀ ಸಾಲದ ಅವಧಿಗೆ ಅನ್ವಯವಾಗತಕ್ಕದ್ದು.
4. ರಿಸರ್ವ್ ಬ್ಯಾಂಕು ನೀಡಿರುವ 'ನಿಮ್ಮ ಗ್ರಾಹಕನನ್ನು ತಿಳಿಯಿರಿ (KYC)' ನಿರ್ದೇಶನವು ಬ್ಯಾಂಕಿನ ಪ್ರತಿ ಸದಸ್ಯನಿಗೆ ಅನ್ವಯವಾಗತಕ್ಕದ್ದು.
5. ಹಿಂದಿನ ಐದು ಸಹಕಾರ ವರ್ಷಗಳ ಪೈಕಿ ಯಾವುದೇ ಎರಡು ಸಹಕಾರ ವರ್ಷಗಳಲ್ಲಿ ಬ್ಯಾಂಕಿನ ಉಪವಿಧಿಗಳಲ್ಲಿ ನಿರ್ದಿಷ್ಟ ಪಡಿಸಿದ ಕನಿಷ್ಠ ಸೇವೆಗಳನ್ನು ಅಥವಾ ಸೌಲಭ್ಯಗಳನ್ನು ಬಳಸಿಕೊಳ್ಳಲು ತಪ್ಪಿದ ಸದಸ್ಯರಿಗೆ ಒಂದು ವರ್ಷದ ಅವಧಿಗೆ ಮತ ಚಲಾಯಿಸುವ ಹಕ್ಕು ಇರುವುದಿಲ್ಲ.

ಸನ್ಮಾನ್ಯ ಎಲ್ಲಾ ಸದಸ್ಯರು ಬ್ಯಾಂಕಿನ ವ್ಯವಹಾರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬ್ಯಾಂಕಿನಿಂದ ನೀಡುವ ಸೇವೆಗಳನ್ನು ಪಡೆದು, ತನ್ಮೂಲಕ ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಬೇಕಾಗಿ ವಿನಂತಿ.

ಶ್ರೀ ಡಿ.ಆರ್. ವಿಜಯಸಾರಥಿ

ಅಧ್ಯಕ್ಷರು

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು

ಠೇವಣಿ ಮೇಲಿನ ಬಡ್ಡಿ ಆದಾಯಕ್ಕೆ ಮೂಲದಲ್ಲಿ ತೆರಿಗೆ ಕಟಾಯಿಸುವುದು

ಆದಾಯ ತೆರಿಗೆ ಇಲಾಖೆಯ ಇತ್ತೀಚಿನ ಆದೇಶದ ಅನುಸಾರ ಸಹಕಾರ ಬ್ಯಾಂಕುಗಳು ತಮ್ಮ ನಾಗರೀಕರ ಠೇವಣಿಗಳ ಮೇಲಿನ ವಾರ್ಷಿಕ ರೂ.50,000/- ಹಾಗೂ ಹಿರಿಯ ನಾಗರೀಕರ ಠೇವಣಿಗಳ ಮೇಲಿನ ರೂ.1,00,000/- ಮೇಲ್ಪಟ್ಟ ಬಡ್ಡಿ ಆದಾಯಕ್ಕೆ ಮೂಲದಲ್ಲಿ ತೆರಿಗೆ ಕಟಾಯಿಸಬೇಕಾಗಿರುತ್ತದೆ (TDS). ಆದಾಯ ತೆರಿಗೆ ವ್ಯಾಪ್ತಿಯ ಮಿತಿಯೊಳಗೆ ಆದಾಯ ಹೊಂದಿರುವ ಠೇವಣಿದಾರರು ಫಾರಂ 121 ಅನ್ನು ಶಾಖೆಗೆ ಸಲ್ಲಿಸುವ ಮೂಲಕ ಸದರಿ ತೆರಿಗೆ ಕಟಾಯಿಸುವುದರಿಂದ ವಿನಾಯಿತಿ ಪಡೆಯಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ಶಾಖಾ ವ್ಯವಸ್ಥಾಪಕರನ್ನು ಸಂಪರ್ಕಿಸುವುದು.

ಠೇವಣಿಗಳ ವೈಶಿಷ್ಟ್ಯತೆಗಳು

1. ಬ್ಯಾಂಕಿನಲ್ಲಿ ಹೂಡುವ ಎಲ್ಲಾ ಠೇವಣಿಗಳ ಮೇಲೆ **ರಾಷ್ಟ್ರೀಕೃತ ಮತ್ತು ಷೆಡ್ಯೂಲ್ಡ್ ಬ್ಯಾಂಕುಗಳಿಗಿಂತ, ಹೆಚ್ಚಿನ ಆಕರ್ಷಕ ಬಡ್ಡಿದರ ನೀಡಲಾಗುವುದು.**
2. **ಹಿರಿಯನಾಗರೀಕರ ಒಂದು ವರ್ಷ ಮತ್ತು ಮೇಲ್ಪಟ್ಟು ಠೇವಣಿಗೆ ಶೇ.0.5 ರಷ್ಟು ಬಡ್ಡಿದರ ಹೆಚ್ಚಿಗೆ ನೀಡಲಾಗುವುದು.**
3. **ರೂ.5,00,000/- ದ ವರೆಗಿನ ಠೇವಣಿಗಳು ವಿಮಾ ಯೋಜನೆಗೆ ಒಳಪಟ್ಟಿರುತ್ತವೆ.**
4. **ಎಲ್ಲಾ ಠೇವಣಿಗಳಿಗೆ ನಾಮಿನಿದಾರರನ್ನು ನಿಯೋಜಿಸಬಹುದು.**
5. **ಠೇವಣಿದಾರರು ಹೂಡಿದ ಠೇವಣಿಗಳ ಮೇಲೆ ಶೇಕಡ 85 ರಷ್ಟು ಸಾಲವನ್ನು ತಕ್ಷಣ ನೀಡಲಾಗುವುದು.**

ಬ್ಯಾಂಕಿನಿಂದ ನೀಡುವ ಇತರೆ ಸೌಲಭ್ಯಗಳು

1. **ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ RTGS/NEFT ಸೌಲಭ್ಯವಿರುತ್ತದೆ.**
2. **ಎಲ್ಲಾ ಶಾಖೆಗಳಲ್ಲಿ ಲಾಕರ್ ಸೌಲಭ್ಯವಿರುತ್ತದೆ.**
3. **ಬ್ಯಾಂಕಿನ ಎಲ್ಲಾ ಶಾಖೆಗಳು ಬೆಳಿಗ್ಗೆ 10.00 ಟಿಂದ ಸಂಜೆ 6.00 ಘಂಟೆಯವರೆಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ.**

ಷೇರು ಹಣದ ಮೇಲಿನ ಡಿವಿಡೆಂಡು ಪಡೆಯುವ ವಿಧಾನಗಳು

1. ಡಿವಿಡೆಂಡ್ ಘೋಷಿಸಿದ ದಿನಾಂಕದಿಂದ 3 ವರ್ಷದೊಳಗಾಗಿ ಡಿವಿಡೆಂಡನ್ನು ಪಡೆಯದಿದ್ದಲ್ಲಿ, ಬ್ಯಾಂಕಿನ ಬೈಲಾ ಸಂಖ್ಯೆ 107 ರನ್ವಯ ಮೀಸಲು ನಿಧಿ (ಆಪದ್ಧನ ನಿಧಿ)ಗೆ ವರ್ಗಾಯಿಸಲಾಗುವುದು.
2. ಸದಸ್ಯರು ಬ್ಯಾಂಕಿನ ಯಾವುದಾದರೂ ಶಾಖೆಯಲ್ಲಿ ಹೊಂದಿರುವ ತಮ್ಮ ಉಳಿತಾಯ / ಚಾಲ್ತಿ ಖಾತೆಗಳಿಗೆ, ಷೇರು ಹಣದ ಮೇಲಿನ ಡಿವಿಡೆಂಡನ್ನು ಜಮಾ ಮಾಡಲು ಅವಕಾಶವಿದ್ದು, ಇದಕ್ಕಾಗಿ ಸದಸ್ಯರು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಈ ಅರ್ಜಿಯ ನಮೂನೆಯು (Annexure-A) ಬ್ಯಾಂಕಿನಲ್ಲಿ ಲಭ್ಯವಿದ್ದು, ಅದರಲ್ಲಿ ತಮ್ಮ ಖಾತೆಯ ವಿವರವನ್ನು ಭರ್ತಿ ಮಾಡಿ ಸಲ್ಲಿಸಲು ಈ ಮೂಲಕ ಸೂಚಿಸಲಾಗಿದೆ, ಇದರಿಂದ ಡಿವಿಡೆಂಡು ನಿರಂತವಾಗಿ ತಮ್ಮ ಖಾತೆಗೆ ಜಮಾ ಆಗುವುದಲ್ಲದೆ, ತಮ್ಮ ಬ್ಯಾಂಕಿನ ವ್ಯವಹಾರವು ಸಕ್ರಿಯವಾಗಿರುತ್ತದೆ. ಇದು ಬ್ಯಾಂಕಿನ ಬೈಲಾ ರೀತ್ಯಾ **ಸದಸ್ಯರು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳು ಅಥವಾ ಸೌಲಭ್ಯಗಳು** ಪ್ರಮಾಣದಲ್ಲಿ ಒಂದಾಗಿರುತ್ತದೆ.
3. ಸದಸ್ಯರುಗಳು ಬ್ಯಾಂಕಿನಲ್ಲಿ ಸಾಲ ಪಡೆದು ಆ ಸಾಲ ಸುಸ್ತಿ ಆಗಿದ್ದ ಪಕ್ಷದಲ್ಲಿ ಅವರ ಡಿವಿಡೆಂಡನ್ನು ಮತ್ತು ಆ ಸಾಲಕ್ಕೆ ಜಾಮೀನುದಾರರಾದ ಸದಸ್ಯರ ಡಿವಿಡೆಂಡನ್ನು ಸುಸ್ತಿ ಸಾಲದ ಖಾತೆಗೆ ವರ್ಗಾಯಿಸಲಾಗುವುದು.
4. ಬ್ಯಾಂಕಿನಲ್ಲಿ ಯಾವುದೇ ಖಾತೆಯನ್ನು ಹೊಂದಿಲ್ಲದಿದ್ದರೆ ಸದಸ್ಯರು, ಕೇಂದ್ರ ಕಛೇರಿಗೆ ಭೇಟಿ ನೀಡಿ, ಬ್ಯಾಂಕಿನ ವ್ಯವಹಾರದ ವೇಳೆಯಲ್ಲಿ ಹಣದ ರೂಪದಲ್ಲಿಯೂ ಸಹ ಡಿವಿಡೆಂಡನ್ನು ಪಡೆಯಬಹುದು.

ESTD : 1971

SREE SUBRAMANYESWARA CO-OPERATIVE BANK LTD.,

Bengaluru - 560 004

Interest Rates on Deposits w.e.f. 10.04.2026

Sl. No.	Period of Deposit	Individual/ General p.a.	Senior Citizen p.a.
1.	30 Days to 180 Days	5.25%	5.25%
2.	181 Days to 364 Days	6.25%	6.25%
3.	1 Year & above less than 2 years	7.25%	7.75%
4.	2 years & above less than 3 years	7.20%	7.70%
5.	3 years and above	7.00%	7.50%

Savings Bank : 2.50% p.a. calculated on Daily Balances

Common Working Hours of All Branches:

Monday to Saturday : 10-00 a.m. to 6-00 p.m. (without break)

Holidays : 2nd & 4th Saturdays & All Sundays

Interest Rates on Loans & Advances w.e.f. 01.04.2026

Sl. No.	Loans & Advances	Particulars	Rate of Interest p.a.
1.	**Housing Loan**	a. Upto 70 Lakhs b. Above 70 lakhs & upto 140 Lakhs c. Site Purchase upto 300 Lakhs	9.25% 9.90% 11.00%
2.	**Business Loan**	a. Term Loan b. MSME/SME c. OD/CC d. Professional & Self Employed	11.50% 11.50% 11.50% 10.50%
3.	**Vehicle Loan**	a. New Vehicle (80% of cost) b. Old Vehicle (50% of cost)	11.00% 12.00%
4.	**Personal Loan**	a. Group Advance** - upto 5 lakhs b. General - upto 5 lakhs	12.00% 17.00%
5.	**Education Loan**	a. Within India - upto 20 Lakhs b. Outside India - upto 30 Lakhs	11.50% 11.50%
6.	**Mortgage Loan**	a. Upto Rs. 50 Lakhs b. Above Rs. 50 Lakhs	12.50% 13.50%
7.	**Loans on LIC/ NSC/KVP**	Upto 5 Lakhs or 75% of surrender / face value	10.00%
8.	**Consumer Durable Loan**	75% of Invoice Value	13.00%
9.	**Gold Loan**	Rs. 7500/- per gram on 22 Crt. 20 Lakhs (maximum limit)	9.25%

Book-Post

Permitted to post on pre-payment of postage in cash at Mail Business Centre, Basavanagudi, Bengaluru-560004 under PMG, BG HQ Region, Bengaluru. License No. KN/BGR/BP/33500/2026/ From 18-8-2026 to 24-8-2026 Postage of Rs. 4/- (Rupees Four only)

To

ಶಾಖೆಗಳು

ವಿಶ್ವೇಶ್ವರಪುರಂ ಶಾಖೆ : ಬೆಂ. 04
☎ 22422461/3, 26622462

ಅವೆನ್ಯೂ ರಸ್ತೆ (ಕೆ.ಜಿ ರಸ್ತೆ) ಶಾಖೆ : ಬೆಂ. 09
☎ 22262722, 22281261

ವಿಜಯನಗರ ಶಾಖೆ : ಬೆಂ. 40
☎ 23400993, 23206878

ಸುಬ್ರಮಣ್ಯನಗರ ಶಾಖೆ: ಬೆಂ. 21
☎ 23321252, 23426677

ಪದ್ಮನಾಭನಗರ ಶಾಖೆ: ಬೆಂ. 85
☎ 26694660, 26797274

ಕಾಚರಕನಹಳ್ಳಿ ಶಾಖೆ : ಬೆಂ. 84
☎ 25490999, 25487147

ಯಶವಂತಪುರ ಶಾಖೆ : ಬೆಂ. 54
☎ 23378136/137

ನಾಗರಭಾವಿ ಶಾಖೆ : ಬೆಂ. 72
☎ 23183787 / 788

ಕೋಣನಕುಂಟೆ ಶಾಖೆ : ಬೆಂ. 62
☎ 26320086 / 087

ESTD : 1971

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್

SREE SUBRAMANYESWARA CO-OPERATIVE BANK LTD.

ಆಡಳಿತ ಕಛೇರಿ : 'ರಜತ ಭವನ', ನಂ. 106, ಆರ್.ವಿ. ರಸ್ತೆ
ವಿಶ್ವೇಶ್ವರಪುರಂ, ಬೆಂಗಳೂರು-560 004

Phone : 22422464
E-mail : sscbank@yahoo.com
Website : www.subcobank.com